ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಏಪ್ರಿಲ್ 14 ಸೋಮವಾರ 2025

₹4

ಸಂಪುಟ: 45 | ಸಂಚಿಕೆ: 354 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com



ಮೈಸೂರು ಮಿತ್ರ ಸೋಮವಾರ 14 ಏಪ್ರಿಲ್ 2025

ಪಿಯುಸಿ: ರಾಘವ್‌ಗೆ ಶೇ.97ರಷ್ಟು ಅಂಕ



ಮೈಸೂರು, ಏ.13–ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೈಸೂರಿನ ಎಂಎಎಸ್‌ವಿಎಸ್ ಗುರುಕುಲ ಪಿಯು ಕಾಲೇಜಿನ ವಿದ್ಯಾರ್ಥಿ ಎಂ.ಆರ್.ರಾಘವ್ 583(ಶೇ.97) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಕೃತದಲ್ಲಿ 98, ಇಂಗ್ಲೀಷ್–98, ಭೌತಶಾಸ್ತ್ರ–97, ರಸಾಯನಶಾಸ್ತ್ರ–95, ಗಣಿತ–97, ಕಂಪ್ಯೂಟರ್ ಸೈನ್ಸ್‌ನಲ್ಲಿ 98 ಅಂಕ ಗಳಿಸಿರುವ ಈತ ಮೈಸೂರಿನ ದಟ್ಟಗಳ್ಳಿಯ ನಿವಾಸಿ ಎಂ.ವಿ.ರಾಮಕೃಷ್ಣ ಮತ್ತು ಜಿ.ಶಶಿರೇಖ ದಂಪತಿಯ ಪುತ್ರ.

ಭೂಮಿಕಾಗೆ 577 ಅಂಕ



ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ.ಜೆ ಅವರು 577 (ಶೇ.96.17) ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಕೃತದಲ್ಲಿ 99, ಇಂಗ್ಲೀಷ್–90, ಭೌತಶಾಸ್ತ್ರ –97, ರಸಾಯನಶಾಸ್ತ್ರ–96, ಗಣಿತ–95 ಹಾಗೂ ಜೀವಶಾಸ್ತ್ರದಲ್ಲಿ 100 ಅಂಕ ಪಡೆದಿರುವ ಈಕೆ ಕೆ.ಆರ್.ಜ್ಯೋತಿ ಮತ್ತು ವಿ.ಜಗದೀಶ್ ದಂಪತಿಯ ಪುತ್ರಿ.

ಧನುಷ್ ಬಿ.ಗೌಡಗೆ ಶೇ.95 ಅಂಕ



ಮೈಸೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಎಕ್ಸಲೆಂಟ್ ಕಾಲೇಜು ವಿದ್ಯಾರ್ಥಿ ಧನುಷ್ ಬಿ.ಗೌಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 571(ಶೇ.95) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಕೃತದಲ್ಲಿ 100, ಇಂಗ್ಲಿಷ್–87, ಭೌತಶಾಸ್ತ್ರ–94, ಕೆಮಿಸ್ಟ್ರಿ–97, ಗಣಿತ–100, ಹಾಗೂ ಬಯಾಲಜಿಯಲ್ಲಿ 93 ಅಂಕ ಪಡೆದಿರುವ ಈತ ಮೈಸೂರು ತಾಲೂಕು ಗೋಪಾಲಪುರದ ವಾಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಕೆ.ಬಸವೇಗೌಡ ಮತ್ತು ಶ್ರೀಮತಿ ರಾಧ ದಂಪತಿಯ ಪುತ್ರ.

ಜಿ.ಅಪೂರ್ವಗೆ ಉನ್ನತ ಶ್ರೇಣಿ




ಮೈಸೂರಿನ ಶಾರದಾ ವಿದ್ಯಾ ಮಂದಿರ ಪಿಯು ಕಾಲೇಜಿನ ವಿದ್ಯಾರ್ಥಿನಿ ಜಿ.ಅಪೂರ್ವ 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 464 (ಶೇ.77) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಈಕೆ ಮೈಸೂರಿನ ದಟ್ಟಗಳ್ಳಿಯ ನಿವಾಸಿ ಜಿ.ಅನ್ನಪೂರ್ಣ ಮತ್ತು ಬಿ.ಆರ್.ಗಿರೀಶ್ ದಂಪತಿಯ ಪುತ್ರಿ.

ಜೆಎಸ್‌ಎಸ್ ಪ.ಪೂ. ಕಾಲೇಜಿಗೆ ಉತ್ತಮ ಫಲಿತಾಂಶ



ಮೈಸೂರು, ಏ.13–ಮೈಸೂರಿನ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 91 ವಿದ್ಯಾರ್ಥಿಗಳು ಪರೀಕ್ಷೆ ಬರೆದು 83 ಮಂದಿ ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 13 ಮಂದಿ ಅತ್ಯುನ್ನತ ದರ್ಜೆ, 55 ಮಂದಿ ಪ್ರಥಮ ದರ್ಜೆ, 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಹನಾ ಎಂಬ ವಿದ್ಯಾರ್ಥಿನಿ 569 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಅಭಿನಂದನೆ...



ಮೈಸೂರು ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಎನ್.ಬಿ.ಮಂಜು ಅವರನ್ನು ಹುಯಿಲಾಳು ಗ್ರಾಮದ ಶ್ರೀ ಮನೆ ಮಂಚಮ್ಮ ದೇವಸ್ಥಾನ ಟ್ರಸ್ಟ್ ವತಿಯಿಂದ ಅದರ ಅಧ್ಯಕ್ಷ ಹುಯಿಲಾಳು ರಾಮಸ್ವಾಮಿ ಅಭಿನಂದಿಸಿದರು. ಈ ವೇಳೆ ಬೊಮ್ಮೇನಹಳ್ಳಿ ಗ್ರಾಪಂ ಸದಸ್ಯ ಪಿ.ಮಹದೇವ, ಸಾಹುಕಾರ ಹುಂಡಿ ಸಿ.ಗೋಪಾಲಗೌಡ, ಬೊಮ್ಮೇನಹಳ್ಳಿ ಮಹಿಳಾ ಸ್ವ–ಸಹಾಯ ಸಂಘದ ಅಧ್ಯಕ್ಷೆ ಜಾನಕಮ್ಮ ಉಪಸ್ಥಿತರಿದ್ದರು.

ಮುಂಬೈ ಪೊಲೀಸ್ ಹೆಸರಲ್ಲಿ ವೃದ್ಧನಿಂದ 11.80 ಲಕ್ಷ ದೋಚಿದ ಸೈಬರ್ ವಂಚಕರು


ಮೈಸೂರು,ಏ.13(ಎಸ್‌ಬಿಡಿ)– ಸೈಬರ್ ಖದೀಮರು ಮುಂಬೈ ಪೊಲೀಸರೆಂದು ಮೈಸೂರಿನ ವೃದ್ಧರೊಬ್ಬರನ್ನು ಬೆದರಿಸಿ ಲಕ್ಷಾಂತರ ರೂ. ಲಪಟಾಯಿಸಿರುವ ಘಟನೆ ನಡೆದಿದೆ.

ಮೈಸೂರಿನ ಭೈರವೇಶ್ವರನಗರದ 80 ವರ್ಷದ ವೃದ್ಧರೊಬ್ಬರು, ವಂಚಕರ ಮಾತಿಗೆ ಹೆದರಿ ತಮ್ಮ ಖಾತೆ ಯಿಂದ 11.80 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿ, ಮೋಸ ಹೋಗಿದ್ದಾರೆ.

15 ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ಬಂದ ಒಂದು ಕರೆ ಸ್ವೀಕರಿಸಿದ್ದೇ ಇಷ್ಟಕ್ಕೆಲ್ಲಾ ಕಾರಣವಾಗಿದೆ. ಕರೆ ಮಾಡಿದ ವ್ಯಕ್ತಿ, ನಾವು ಮುಂಬೈನ ಕೊಲಾಬಾ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ವಿಷಯವೇನೆಂದು ಕೇಳುವಷ್ಟರಲ್ಲೇ ನಿಮ್ಮ ಮೊಬೈಲ್ ಸಂಖ್ಯೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಬಳಕೆಯಾಗಿದ್ದು, ಇನ್ನೆರಡು ಗಂಟೆಗಳಲ್ಲಿ ನಿಮ್ಮ ಮೊಬೈಲ್ ಸೀಜ್ ಆಗುತ್ತದೆ ಎಂದು ಬೆದರಿಸಿದ್ದಾರೆ.

ಇದರಿಂದ ಅವರು ಗಾಬರಿಗೊಂಡಿದ್ದನ್ನು ತಿಳಿದ ಖದೀಮ, ಕೂಡಲೇ ವಿಡಿಯೋ ಕಾಲ್‌ನಲ್ಲಿ ಸಂಪರ್ಕಿಸಿ, ಎಲ್ಲಾ ವಿವರಗಳನ್ನು ಕೇಳಿದ್ದಾನೆ. ಬ್ಯಾಂಕ್ ಖಾತೆಯಲ್ಲಿರುವ ಹಣ ಹಾಗೂ ಚಿನ್ನಾಭರಣಗಳ ವಿವರ ಪಡೆದುಕೊಂಡಿದ್ದಾರೆ. ನಾವು ನಿಮ್ಮನ್ನು ಸಂಪರ್ಕಿಸಿರುವುದು ಯಾರಿಗೂ ತಿಳಿಯ ಬಾರದು. ವಿಚಾರಣೆ ನಡೆಸುತ್ತಿರುವುದರಿಂದ ಈ ವಿಷಯ ಗೌಪ್ಯವಾಗಿಡಬೇಕು ಎಂದು ಬೆದರಿಸಿದ್ದಾರೆ. ಬಳಿಕ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ವೊಂದರ ಖಾತೆಗೆ 3.30 ಲಕ್ಷ ರೂ. ಆರ್‌ಟಿಜಿಎಸ್ ಮಾಡಿಸಿಕೊಂಡಿದ್ದಾರೆ. ಐದಾರು ದಿನಗಳ ನಂತರ ಚಿನ್ನಾಭರಣ ಅಡಮಾನವಿಟ್ಟು 8.50 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ನಂತರದಲ್ಲಿ ಅವರು ಸಂಪರ್ಕಕ್ಕೆ ಸಿಗದಿದ್ದಾಗ ಮೋಸ ಹೋಗಿರುವುದು ತಿಳಿದು, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗಿಡ, ಮರಗಳಿಗೆ ನೀರೆರೆದ ಟೀಂ ಮೈಸೂರು



ಟೀಂ ಮೈಸೂರು ವತಿಯಿಂದ ರಸ್ತೆ ಬದಿ ಗಿಡಗಳಿಗೆ ನೀರೆರೆಯಲಾಯಿತು.

ಮೈಸೂರು, ಏ.13(ಎಸ್‌ಬಿಡಿ)– ರಸ್ತೆ ಬದಿ ಗಿಡ–ಮರಗಳಿಗೆ ಬೇಸಿಗೆಯಲ್ಲಿ ನೀರುಣಿಸುವ ಟೀಂ ಮೈಸೂರು ಸತ್ಕಾರ್ಯಕ್ಕೆ ದಾನಿಗಳು ನೆರವಾಗುತ್ತಿದ್ದಾರೆ.

ಹಸಿರು ಮೈಸೂರು ಅಭಿಯಾನದ ಅಡಿಯಲ್ಲಿ ಪ್ರಸಕ್ತ ಸಾಲಿನ ಏಳನೇ ವಾರ ಹಲವು ಗಿಡ–ಮರಗಳಿಗೆ ನೀರೆರೆಯಲಾಯಿತು. ರಾಮಕೃಷ್ಣನಗರದ ಮಂಜುನಾಥ್ ತಮ್ಮ ಪುತ್ರಿ ಪಾವನಳ ಹುಟ್ಟುಹಬ್ಬದ ಪ್ರಯುಕ್ತ ನೀರಿನ ಟ್ಯಾಂಕರ್‌ಗೆ ಹಣ ಪಾವತಿಸಿದ್ದು, ಅದರಿಂದ ರಮಾ ವಿಲಾಸ ರಸ್ತೆ, ಶೇಷಾದ್ರಿ ಅಯ್ಯರ್ ರಸ್ತೆ, ಹಾಗೂ ಜಾಕಿ ಕ್ವಾರ್ಟರ್ಸ್ ಬಳಿ ಟೀಂ ಇಂಡಿಯಾ ವತಿಯಿಂದಲೇ ನೆಡಲಾಗಿದ್ದ ಗಿಡಗಳಿಗೆ ನೀರೆರೆಯಲಾಯಿತು.

ಕಾರ್ಯಕ್ರಮದಲ್ಲಿ ತಂಡದ ಗೋಕುಲ್ ಗೋವರ್ಧನ್, ಕಿರಣ್ ಜೈ ರಾಮ್‌ಗೌಡ, ಮನೋಹರ್, ಯತೀಶ್, ಬಾಲಕೃಷ್ಣ, ಹೇಮಂತ್, ಅಭಿಷೇಕ್, ಬಸವರಾಜು ಹೊಸಪೇಟೆ, ಕಲ್ಯಾಣಿ ಮತ್ತಿತರರಿದ್ದರು.

ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಜಾಗೃತಿ ವಾಕಥಾನ್

ಪ್ಲಾಸ್ಟಿಕ್ ದೇಶದ ಬಹುದೊಡ್ಡ ಸಮಸ್ಯೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್





ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಸ್ವಚ್ಛತೆ ಆರೋಗ್ಯ ಜಾಗೃತಿ ಧ್ಯೇಯೋದ್ದೇಶದೊಂದಿಗೆ ನಡೆದ ವಾಕಥಾನ್‌ಗೆ ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.

ಮೈಸೂರು, ಏ.13(ಜಿಎ)–ಮೈಸೂರಿನ ಪ್ರಸ್ತುತ ತ್ಯಾಜ್ಯ ಹಾಗೂ ತ್ಯಾಜ್ಯದ ವಿಲೇವಾರಿಯ ಸಮಸ್ಯೆಯನ್ನು ಮುಂದಿಟ್ಟುಕೊಂಡು ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಎಂಬ ಧ್ಯೇಯೋದ್ದೇಶದೊಂದಿಗೆ ಸ್ವಚ್ಛತಾ ಜಾಗೃತಿ ಮಾಡುವ ಮೂಲಕ ಮುಂದಿನ ಭವಿಷ್ಯದ ಪೀಳಿಗೆಗೆ ಉತ್ತಮವಾದ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ವಿಜಯನಗರ ನಾಲ್ಕನೇ ಹಂತದ ಮರಿಮಲ್ಲಪ್ಪ ಶಾಲಾ ವೃತ್ತದ ಬಳಿ ಸಮಾಗಮ ವೆಲ್‌ಫೇರ್ ಫೌಂಡೇಶನ್ ವಿಜಯನಗರ ನಾಲ್ಕನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಹಿರಿಯ ನಾಗರಿಕರ ಸಂಘ, ವಿಜಯ ವಿನಾಯಕ ಸಂಘದ ಸಂಯುಕ್ತಾಶ್ರಯದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಸ್ವಚ್ಛತೆ ಆರೋಗ್ಯ ಜಾಗೃತಿ ಎಂಬ ಧ್ಯೇಯೋದ್ದೇಶದೊಂದಿಗೆ ಹಮ್ಮಿಕೊಂಡಿದ್ದ ವಾಕಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ನೀವು ಎಲ್ಲಿಂದ ಎಲ್ಲಿಯವರೆಗೂ ಹೋದರೂ ಯಾವುದೇ ರಸ್ತೆಯಲ್ಲಿ ನೋಡಿದರೂ ಪ್ಲಾಸ್ಟಿಕ್ ಇಲ್ಲದ ರಸ್ತೆಯೇ ಇಲ್ಲ, ಇದು ನಮ್ಮ ದೇಶದ ಬಹು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ನಮ್ಮ ತ್ಯಾಜ್ಯ ವಿಲೇವಾರಿ ಅಭ್ಯಾಸಗಳನ್ನು ಬದಲಿಸಿಕೊಳ್ಳುವುದು ಮಾತ್ರ ಪ್ಲಾಸ್ಟಿಕ್ ಮರುಬಳಕೆ ಅಭಿಯಾನವು ಯಶಸ್ವಿಗುವ ಏಕೈಕ ಮಾರ್ಗ. ಪ್ಲಾಸ್ಟಿಕ್ ಇತರ ಸಾಮಾನ್ಯ ತ್ಯಾಜ್ಯಕ್ಕಿಂತಲೂ ಮಿಗಿ ಲಾಗಿ ಮರುಬಳಕೆ ಮಾಡಬಹುದಾದ ಸಂಪನ್ಮೂಲ. ಹೀಗಾಗಿ ನಾವು ಈ ಕುರಿತಾದ ಪರಿಕಲ್ಪನೆಯಲ್ಲಿ ಮತ್ತು ಅದರ ವಿಲೇವಾರಿ ಕ್ರಮಗಳಲ್ಲಿ ಅಪಾರ ಬದಲಾವಣೆ ತರುವ ಪ್ರಯತ್ನಗಳಾಗಬೇಕಿದೆ ಎಂದು ಯದುವೀರ್ ತಿಳಿಸಿದರು.

ಸರ್ಕಾರದ ವತಿಯಿಂದ ಹಲವಾರು ಯೋಜನೆಗಳು ಕಾರ್ಯಕ್ರಮಗಳು ನೀತಿ ನಿಯಮಗಳನ್ನು ಜಾರಿಗೆ ತಂದರು ಸಹ ಅವುಗಳು ಯಶಸ್ವಿಯಾಗುತ್ತಿಲ್ಲ. ಈ ಪ್ಲಾಸ್ಟಿಕ್ ಹಾಗೂ ತ್ಯಾಜ್ಯದ ಸಮಸ್ಯೆಗಳು ಕಾಲಕಾಲಕ್ಕೆ ಹೆಚ್ಚಾಗುತ್ತಿವೆ. ಪರಿಹಾರವಾಗಿ ನಮ್ಮಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಅಂದರೆ ನಮ್ಮ ಹಿಂದಿನ ಕಾಲದಲ್ಲಿ ಅಂಗಡಿ ಅಥವಾ ಮಾರುಕಟ್ಟೆಗೆ ಹೋಗುವಾಗ ಬಟ್ಟೆ ಬ್ಯಾಗು ಹಾಗೂ ಬುಟ್ಟಿಯನ್ನು ಬಳಸುತ್ತಿದ್ದ ಪೂರ್ವಜರ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಇಂತಹ ಸಮಸ್ಯೆಯನ್ನು ಕಾಲ ನಂತರ ಕಡಿಮೆ ಮಾಡಬಹುದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮಕೃಷ್ಣೇಗೌಡ, ಸಮಾಗಮ ವೆಲ್‌ಫೇರ್ ಫೌಂಡೇಶನ್ ನಿರ್ದೇಶಕ ಪಾಂಡು, ಸಮಾಗಮ ವೆಲ್ ಫೇರ್ ಫೌಂಡೇಶನ್ ನಿರ್ದೇಶಕಿ ಸುಮಿತ್ರಾ, ಶಿವಕುಮಾರ್, ವಿಜಯನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಮುಖಂಡರಾದ ರಂಗೇಗೌಡ, ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಚಲುವೇಗೌಡ, ವಿಜಯ ವಿನಾಯಕ ಸಂಘದ ಅಧ್ಯಕ್ಷ ಜಗದೀಶ್, ಚೈತನ್ಯ ಯೋಗ ಫೌಂಡೇಶನ್ ಮುಖ್ಯಸ್ಥ ಡಾ.ಪಿ.ಬಿ.ಮೂರ್ತಿ, ಸಮರ್ಥನಂ ಅಂಗವಿಕಲ ಸಂಸ್ಥೆಯ ಶಿವರಾಜು, ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜಶೇಖರ್, ಅಂಬೇಡ್ಕರ್ ಬಳಗದ ಸಿದ್ದರಾಜು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ವಿಜಯನಗರ ಸಾರ್ವಜನಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಕೊಡವ ಸಮಾಜದ ವೆಬ್‌ಸೈಟ್‌ಗೆ ಚಾಲನೆ



ಮೈಸೂರು ಕೊಡವ ಸಮಾಜದಲ್ಲಿ ವೆಬ್‌ಸೈಟ್ ವೇಳೆ ಕೂಪನ್ಸ್ ಹಂಚಿಕೆ ಮೂಲಕ ದೇಣಿಗೆ ಸಂಗ್ರಹಿಸಿದ್ದವರನ್ನು ಅಭಿನಂದಿಸಲಾಯಿತು.

ಮೈಸೂರು, ಏ.13(ಎಂಕೆ)– ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಕೊಡವ ಸಮಾಜ ಭವನದ ಸಭಾಂಗಣದಲ್ಲಿ ಮೈಸೂರು ಕೊಡವ ಸಮಾಜದ ವೆಬ್‌ಸೈಟ್ ಲಾಂಚ್ ಮಾಡಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಮೈಸೂರು ಕೊಡವ ಸಮಾಜದ ಕಾರ್ಯ ಚಟುವಟಿಕೆಗಳ ಕುರಿತು ತಿಳಿಸಿದ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಂಡ ಎ.ಗಣಪತಿ, ಕೂಪನ್ಸ್ ಹಂಚಿಕೆ ಮೂಲಕ ದೇಣಿಗೆ ಸಂಗ್ರಹಿಸಿದ್ದವರಿಗೆ ಚಿನ್ನದ ನಾಣ್ಯ ನೀಡಿ ಅಭಿನಂದಿಸಲಾಯಿತು.

5 ಲಕ್ಷ ರೂ ಮೌಲ್ಯದ ಒಂದು ಸಾವಿರ ಕೂಪನ್ಸ್‌ಗಳನ್ನು ಹಂಚಿಕೆ ಮಾಡಿದ ಶ್ರೀ ಕಾವೇರಿ ಶಿಕ್ಷಣ ಸಂಸ್ಥೆಯ ಅಣ್ಣೇರ್ಕಂಡ ಪ್ರತಿಮಾ ತಿಮ್ಮಯ್ಯ ಅವರಿಗೆ 2 ಗ್ರಾಂ ಚಿನ್ನದ ನಾಣ್ಯ ನೀಡಿ ಅಭಿನಂದಿಸಲಾಯಿತು. ಹಾಗೆಯೇ ಶ್ರೀ ಇಗ್ಗುತಪ್ಪ ಕೊಡವ ಅಸೋಸಿಯೇಷನ್, ನೆಲ್ಲಕ್ಕಿ ಕೊಡವ ಕೂಟ, ಜಯಲಕ್ಷ್ಮಿ ಕೊಡವ ಅಸೋಸಿಯೇಷನ್ ಹಾಗೂ ಶ್ರೀ ಕಾವೇರಿ ಕೊಡವ ಅಸೋಸಿಯೇಷನ್‌ಗೆ ತಲಾ 1 ಗ್ರಾಂ ಚಿನ್ನದ ನಾಣ್ಯ ನೀಡಿ ಗೌರವಿಸಲಾಯಿತು. ಹಾಗೆಯೇ 100 ಕೂಪನ್ಸ್‌ಗಳನ್ನು ಖರೀದಿಸಿದ ಹೋಟೆಲ್ ಗ್ರೀನ್ ಹೆರಿಟೇಜ್‌ನ ಪಾಡ್ಯಂಡ ಅನಿಲ್ ಕಾರಿಯಪ್ಪ ಹಾಗೂ ಶ್ರೀ ಕಾವೇರಿ ಕೊಡವ ಅಸೋಸಿಯೇಷನ್‌ನ ಚೌರಿರಾ ಸೀತಮ್ಮ ಅವರಿಗೆ ಒಂದು ಗ್ರಾಂ ಚಿನ್ನದ ನಾಣ್ಯ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಕೊಡವ ಸಮಾಜದ ಉಪಾಧ್ಯಕ್ಷ ಮಾಚಿಮಾಡ ಪಿ ನಾಣಯ್ಯ, ಗೌರವ ಕಾರ್ಯದರ್ಶಿ ಕೆ.ಎ.ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿ ಅಜ್ಜಿಕುಟ್ಟೀರ ಡಯಾನ ಪೂವಯ್ಯ, ಖಜಾಂಚಿ ಇಟ್ಟಿರ ಜಿ.ಕಾಶಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಇಂದಿನಿಂದ ನರ್ಸಿಂಗ್ ವಿದ್ಯಾರ್ಥಿಗಳ ಶಿಬಿರ

ಮೈಸೂರು: ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾಸಂಸ್ಥಾನ ಮಠ, ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠದ ಸಂಯುಕ್ತಾಶ್ರಯದಲ್ಲಿ ಏ.14ರಿಂದ 16ರವರೆಗೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಆಯುರ್ವೇದ, ವಾಕ್–ಶ್ರವಣ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಶಿಬಿರ ಆಯೋಜಿಸಲಾಗಿದೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಳ್ಳೂರಿನ ಆದಿ ಚುಂಚನಗಿರಿ ವಿವಿ ಉಪಕುಲಪತಿ ಡಾ.ಎಂ.ಎ.ಶೇಖರ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ವಿಭಾಗದ ನಿರ್ದೇಶಕಿ ಕೆ.ಎಂ. ಗಾಯತ್ರಿ ಶಿಬಿರ ಉದ್ಘಾಟಿಸುವರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

14.04.2025 ಸೋಮವಾರ, ಮಳೆ ನಕ್ಷತ್ರ: ಅಶ್ವಿನಿ 13.04.2025ರಿಂದ 26.04.2025
ವಿಶ್ವವಸು ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ,
ತಿಥಿ: ಪಾಡ್ಯ, ನಕ್ಷತ್ರ: ಸ್ವಾತಿ ರಾಹುಕಾಲ: ಬೆಳಗ್ಗೆ 7.30ರಿಂದ 9ರವರೆಗೆ

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಯಕೃತ್ತಿನ ಸಮಸ್ಯೆಗೆ ಚಿಕಿತ್ಸಾ ಶಿಬಿರ, ಕುತ್ತಿಗೆ ಮತ್ತು ಬೆನ್ನು ನೋವಿಗೆ ಆಕ್ಯೂಪಂಕ್ಚರ್ ಮತ್ತು ಯೋಗ ಶಿಬಿರ, ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ, ಸ್ಥಳ: ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ ಆವರಣ, ಲಲಿತಾದ್ರಿ ರಸ್ತೆ, ಆಲನಹಳ್ಳಿ, ಬೆಳಗ್ಗೆ 9ರಿಂದ.

■ **ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ, ನವ ವಿಶ್ವಮಾನವ ಟ್ರಸ್ಟ್:** ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಮಾಲಾರ್ಪಣೆ, ಮುಖ್ಯ ಅತಿಥಿಗಳು: ಶಾಸಕ ಕೆ. ಹರೀಶ್‌ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಮೈಸೂರು ಜಿಲ್ಲೆ) ಮಲ್ಲಿಕ್, ಸಂಚಾರಿ ಪೊಲೀಸ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಂ. ಶಿವಶಂಕರ್, ಸ್ಥಳ: ಗ್ರಂಥಾಲಯ ಮುಂಭಾಗ, ಮಾನಸ ಗಂಗೋತ್ರಿ, ಬೆಳಗ್ಗೆ 9.30ಕ್ಕೆ.

■ **ಬಹುಜನ ಸಮಾಜ ಪಾರ್ಟಿ–ಬಿಎಸ್‌ಪಿ (ಮೈಸೂರು ಜಿಲ್ಲೆ):** ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ 134ನೇ ಜಯಂತಿ ಹಾಗೂ 41ನೇ ವರ್ಷದ ಬಿಎಸ್‌ಪಿ ಸಂಸ್ಥಾಪಕರ ದಿನದ ಕಾರ್ಯಕ್ರಮ, ಸ್ಥಳ: ಗೋವರ್ಧನ್ ಹೋಟೆಲ್, ಸತ್ಯಭಾಮ ಸಭಾಂಗಣ, ಹರ್ಷ ರಸ್ತೆ, ಬೆಳಗ್ಗೆ 10.30ಕ್ಕೆ.

■ **ಮೈಸೂರು ವಿಶ್ವವಿದ್ಯಾನಿಲಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನ ವಿಸ್ತರಣ ಕೇಂದ್ರ (ಮಾನಸ ಗಂಗೋತ್ರಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ (ಮೈಸೂರು ವಿವಿ):** ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ವರ್ಷದ ಜಯಂತಿ ಅಂಗವಾಗಿ ಡಾ.ಅಂಬೇಡ್ಕರ್ ಮತ್ತು ಸಮಕಾಲಿನ ಸಮಾಜ ಕುರಿತು ವಿಶೇಷ ಉಪನ್ಯಾಸ ಹಾಗೂ ಪಿಹೆಚ್‌ಡಿ ಪದವೀಧರರು, ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ರ್‍ಯಾಂಕ್ ಪಡೆದವರಿಗೆ ಅಭಿನಂದನಾ ಸಮಾರಂಭ, ಉದ್ಘಾಟನೆ: ಭಾರತೀಯ ಲೋಕ್‌ಪಾಲ್ ನ್ಯಾಯಾಂಗ ಸದಸ್ಯರಾದ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ, ಅಧ್ಯಕ್ಷತೆ: ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ವಿಶೇಷ ಉಪನ್ಯಾಸ: ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ರಹಮತ್ ತರೀಕೆರೆ, ಸ್ಥಳ: ವಿಶ್ವ ಜ್ಞಾನಿ ಸಭಾಂಗಣ, ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರ, ಮಾನಸ ಗಂಗೋತ್ರಿ, ಬೆಳಗ್ಗೆ 10.30ಕ್ಕೆ.

■ **ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಸಕ್ತಿ ಪ್ರಕಾಶನ:** ಉದಯೋನ್ಮುಖ ಕತೆಗಾರ್ತಿ ಶ್ರೀಮತಿ ಜೆ.ಪದ್ಮಿನಿ ಆನಂದ್ ಅವರ 'ಸ್ಫೂರ್ತಿಯ ಸೆಲೆ' ಕೃತಿ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಮುಂಗಾರು ಕವಿಗೋಷ್ಠಿ ಸಮಾರಂಭ, ಕೃತಿ ಲೋಕಾರ್ಪಣೆ: ಕಾದಂಬರಿಗಾರ್ತಿ ಶ್ರೀಮತಿ ಬಿ.ಆರ್.ನಾಗರತ್ನ, ಅಧ್ಯಕ್ಷತೆ: ಮೈಸೂರು ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕೃತಿ ಕುರಿತು: ಅಭಿರುಚಿ ಬಳಗದ ಅಧ್ಯಕ್ಷ ಎನ್.ವಿ.ರಮೇಶ್, ಸ್ಥಳ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಸಾಪ ರಸ್ತೆ, ವಿಜಯನಗರ, ಬೆಳಗ್ಗೆ 10.30ಕ್ಕೆ

■ **ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಮೈಸೂರು ನಗರ ಸ್ಥಳೀಯ ಸಮಿತಿ:** ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ, ಸ್ಥಳ: ಅಶೋಕಪುರಂ ಪೊಲೀಸ್ ಸ್ಟೇಷನ್ ಎದುರುಗಡೆ ಇರುವ ಅಂಬೇಡ್ಕರ್ ಪ್ರತಿಮೆ ಬಳಿ, ಬೆಳಗ್ಗೆ 11 ಗಂಟೆಗೆ.

■ **ಶ್ರೀ ಸೀತಾರಾಮ ದೇವಾಲಯ:** ಶ್ರೀರಾಮ ನವಮಿ, ಮಧ್ಯಾಹ್ನ 12ರಿಂದ ಶ್ರೀ ಸೀತಾರಾಮರಿಗೆ ಪಟ್ಟಾಭಿಷೇಕ ಮತ್ತು ಶ್ರೀರಾಮ ತಾರಕ ಹೋಮ, ಶ್ರೀ ಆನಂದ ಪುರೋಹಿತರು ಮತ್ತು ತಂಡದವರಿಂದ, ಸ್ಥಳ: ದೇವಾಲಯದ ಆವರಣ, ಪಂಚವಟಿ ಸನ್ಮಾರ್ಗ, ಸಿದ್ಧಾರ್ಥನಗರ.

■ **ಡಾ.ಬಿ.ಆರ್.ಅಂಬೇಡ್ಕರ್ ಗಾಂಧಿನಗರ ನಾಗರಿಕರ ಹಿತರಕ್ಷಣಾ ಸಮಿತಿ, ಮೈಸೂರು:** ಭಾರತ ರತ್ನ, ವಿಶ್ವ ಜ್ಞಾನಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಜಾನಪದ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಭೀಮೋತ್ಸವ, ಮೆರವಣಿಗೆ ಉದ್ಘಾಟನೆ: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಶೇಷ ಆಹ್ವಾನಿತರು: ಶಾಸಕರಾದ ದರ್ಶನ್ ಧ್ರುವನಾರಾಯಣ, ಟಿ.ಎಸ್. ಶ್ರೀವತ್ಸ, ಮೆರವಣಿಗೆ ಸಮಾರೋಪ: ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್, ಅಧ್ಯಕ್ಷತೆ: ನಗರ ಪಾಲಿಕೆ ಮಾಜಿ ಸದಸ್ಯ ಡಾ. ಅಶ್ವಿನಿ ಶರತ್, ಸ್ಥಳ: ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ, ಅಂಬೇಡ್ಕರ್ ವೃತ್ತ (ಎಫ್‌ಟಿಎಸ್), ಬೆಳಗ್ಗೆ 12.30ಕ್ಕೆ.

■ **ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ:** ವಿಶ್ವಜ್ಞಾನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿ ಸಮಾರಂಭ, ಪುಷ್ಪಾರ್ಚನೆ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಉದ್ಘಾಟನೆ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸ್ಥಳ: ಕಾಂಗ್ರೆಸ್ ಭವನ, ಮಧ್ಯಾಹ್ನ 12.30ಕ್ಕೆ

■ **ಸ್ಟ್ಯಾನ್ಲಿ ಪಾರ್ಕರ್ ಸ್ಕೂಲ್ ಆಫ್ ಮ್ಯೂಸಿಕ್:** ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ, ಸ್ಥಳ: ಗಾನಭಾರತೀ ವೀಣೆ ಶೇಷಣ್ಣ ಭವನ, ಆದಿಚುಂಚನಗಿರಿ ರಸ್ತೆ, ಕುವೆಂಪುನಗರ, ಸಂಜೆ 4ರಿಂದ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10–ಚಿಂತನ, ಡಾ.ನಟರಾಜ್ ಹುಳಿಯಾರ್, 6.15–ಗೀತಾರಾಧನ, 6.35 ಮತ್ತು ಸಂಜೆ 6.10: ಆಧಾರ ಶಿಲೆ–ಮೈಸೂರು ಸುತ್ತಲಿನ ಪ್ರಾಗ್ಐತಿಹಾಸಿಕ ತಾಣಗಳ ಪರಿಚಯ ಮಾಲಿಕೆ. ಪ್ರಸ್ತುತಿ: ಡಾ.ರಾಮದಾಸ್ ರೆಡ್ಡಿ, 6.40–ಅರಿವಿನ ಶಿಖರ–ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ–ಸದಾಶಿವಪಾಟೀಲ್, ಪಿ.ಸುರಭೀ, ವ್ಯಾಖ್ಯಾನ–ಕೆ.ಎಲ್.ಪದ್ಮಿನಿ ಹೆಗಡೆ, 6.50–ರೈತರಿಗೆ ಸಲಹೆ, 7.15–ಭರವಸೆ ಹೊನಲು, ವೈದ್ಯರ ಕಿವಿಮಾತು, ಪ್ರಾಯೋಜಿತ ಕಾರ್ಯಕ್ರಮ, ಪ್ರಾಯೋಜಕರು–ಟ್ರಸ್ಟ್‌ವೆಲ್ ಆಸ್ಪತ್ರೆ, ಜೆ.ಸಿ. ರಸ್ತೆ, ಬೆಂಗಳೂರು, 8.30– ಯೋಗ ಕುರಿತ ವಿಶೇಷ ಸರಣಿ, ಮಹಾಯೋಗ, ವಿಷಯ: ವಯಸ್ಕರಲ್ಲಿ ಯೋಗ, ಭಾಗವಹಿಸುತ್ತಾರೆ–ಪ್ರತಿಮಾ. ಜಿ, ನಿರ್ಮಾಣ –ನಂದನ್‌ಕುಮಾರ್ ಎಲ್.ಒ., 8.35–ಮನೆಮನೆಯ ಹಣತೆ, ಪ್ರಾಯೋಜಿತ ಸರಣಿ ಕಾರ್ಯಕ್ರಮ, ಪ್ರಾಯೋಜಕರು –ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆ, ಸಮಾಜ ಕಲ್ಯಾಣ, ಇಲಾಖೆ, ಕರ್ನಾಟಕ ಸರ್ಕಾರ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಆಶಯ ನುಡಿಗಳು, ಪ್ರಸ್ತುತಿ: ಡಾ.ಮೈಸೂರು ಉಮೇಶ್, 8.50–ಕನ್ನಡ ಚಿತ್ರಗೀತೆಗಳು, 9.00–ನೆನಪಿನಂಗಳ (ಧ್ವನಿ ಭಂಡಾರದಿಂದ) ಹಿರಿಯ ಕಾದಂಬರಿಕಾರರಾದ ಡಾ.ಎಸ್.ಎಲ್.ಭೈರಪ್ಪ ಅವರೊಂದಿಗೆ ಡಾ.ಕೃಷ್ಣಮೂರ್ತಿ ಹನೂರ್ ಅವರು ನಡೆಸಿದ್ದ ಸಂವಾದದ ಎರಡನೇ ಭಾಗ, 10.00–ಕರ್ನಾಟಕ ಶಾಸ್ತ್ರೀಯ ಸಂಗೀತ: ಮೈಸೂರು ಎಂ.ನಾಗರಾಜ್–ವಯೋಲಿನ್ ವಾದನ, 11.00–ನಿಮ್ಮೊಂದಿಗೆ ಮೈಸೂರು ಆಕಾಶವಾಣಿ ನೇರ ಫೋನ್ ಇನ್ ಕಾರ್ಯಕ್ರಮ, ಗೇಮ್ ಶೋ, ಪ್ರಸ್ತುತಿ: ಕೀರ್ತನಾ. ವಿ ಮತ್ತು ಚಿನ್ಮಯಿ. ಕೆ.ಎಸ್., 12.05 –ವನಿತಾ ವಿಹಾರ, 12.35–ದೇವರನಾಮ, 12.45–ನಮ್ಮ ಆರೋಗ್ಯ–ಹಿರಿಯ ನಾಗರೀಕರಲ್ಲಿ ಕಂಡುಬರುವ ಕಣ್ಣಿನ ತೊಂದರೆಗಳು ಮತ್ತು ಪರಿಹಾರ ಕುರಿತು ಮೈಸೂರಿನ ನೇತ್ರತಜ್ಞರಾದ ಡಾ. ರವಿಶಂಕರ್ ಕೆ.ವಿ. ಅವರೊಂದಿಗೆ ಮಾತುಕತೆ. ಇವರೊಂದಿಗೆ ಭಾಗವಹಿಸುತ್ತಾರೆ – ಬೇದ್ರೆ ಮಂಜುನಾಥ್, 1.00–ಪ್ರಗತಿ ಪಥ –ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸರಣಿ, ಪ್ರಧಾನಮಂತ್ರಿ ರಾಷ್ಟ್ರೀಯ ಜೇನು ಸಾಕಾಣಿಕೆ ಮತ್ತು ಜೇನು ಅಭಿಯಾನ ಕುರಿತು ಮಾಹಿತಿ, 1.20–ಭಾವಗೀತೆಗಳು, ಸುನೀತಾ. ಎಸ್, 2.40–ಚಿತ್ರಗೀತೆಗಳು, 3.00–ಕರ್ನಾಟಕ ಶಾಸ್ತ್ರೀಯ ಸಂಗೀತ: ಕೆ.ಎಸ್.ಗೋಪಾಲಕೃಷ್ಣನ್ –ಕೊಳಲು ವಾದನ, 4.00–ಮಹಿಳಾರಂಗ–ಹೀಗಿದೆ ನೋಡಿ ನಮ್ ಜೋಡಿ ನೃತ್ಯ ಕಲಾ ದಂಪತಿಗಳಾದ ಬದರಿ ದಿವ್ಯಭೂಷಣ್ ಹಾಗೂ ಡಾ.ಅಂಜನಾ ಭೂಷಣ್ ಅವರೊಂದಿಗೆ ಮಾತುಕತೆ. 4.45–ಹಿಂದಿ ಪಾಠ, ಪ್ರಸ್ತುತಿ: ಶಾಂತಾ. ಡಿ. ಕಿಣಿ, 5.05–ಸಂದೇಶ ಆಧಾರಿತ ಶ್ರೋತೃಗಳ ಮೆಚ್ಚಿನ ಚಿತ್ರಗೀತೆಗಳ ಕಾರ್ಯಕ್ರಮ, 6.50–ಕೃಷಿರಂಗ: ಸಾವಯವ ಕೃಷಿಯಲ್ಲಿ ಮಣ್ಣಿನ ಆರೋಗ್ಯ ಹಾಗೂ ಪೋಷಕಾಂಶ ನಿರ್ವಹಣೆ. ಈ ಕುರಿತು ಮಣ್ಣು ವಿಜ್ಞಾನಿ ಡಾ.ಎಸ್.ಎಸ್.ಪ್ರಕಾಶ್ ಅವರೊಂದಿಗೆ ಸಂದರ್ಶನ ಸಂದರ್ಶಕರು: ಎನ್.ಕೇಶವಮೂರ್ತಿ, 7.45–ಕನ್ನಡ ಚಿತ್ರಗೀತೆಗಳು, 8.00–ಯುವವಾಣಿ, ಮೈಸೂರಿನ ಎಂ.ಎಂ.ಕೆ ಮತ್ತು ಎಸ್.ಡಿ.ಎಂ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಕಾರ್ಯಕ್ರಮ ವೈವಿಧ್ಯ (ಭಾಗ–1), 9.30– ಕರ್ನಾಟಕ ಶಾಸ್ತ್ರೀಯ ಸಂಗೀತ: ಕೆ.ವಿ.ಕೃಷ್ಣನ್ –ಹಾಡುಗಾರಿಕೆ, 10.00–ರೂಪಕ ಹರಿಯನ್ನರಸಿದ ವನಿತೆಯರು, ರಚನೆ ಮತ್ತು ಪ್ರಸ್ತುತಿ: ಡಾ.ಸುಕನ್ಯಾ ಪ್ರಭಾಕರ್, 10.30–ಸವಿನೆನಪು, ಹಳೆಯ ಕನ್ನಡ ಚಿತ್ರಗೀತೆಗಳು.

■ **ಅಖಿಲ ಭಾರತ ಮಹಿಳಾ ಸಮ್ಮೇಳನ, ಮೈಸೂರು ವಲಯ:** ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ವರ್ಷದ ಜಯಂತ್ಯೋತ್ಸವದ ಅಂಗವಾಗಿ ಡಾ ಬಿ.ಆರ್.ಅಂಬೇಡ್ಕರ್ ಮತ್ತು ಮಹಿಳೆಯರ ಸಬಲೀಕರಣ ಕುರಿತು ವಿಶೇಷ ಉಪನ್ಯಾಸ, ಉದ್ಘಾಟನೆ: ಮೈಸೂರಿನ ವಿಶ್ವ ಮೈತ್ರಿ ಬುದ್ಧ ವಿಹಾರದ ಡಾ. ಕಲ್ಯಾಣ ಸಿರಿ ಭಂತೇಜಿ, ಅಧ್ಯಕ್ಷತೆ: ಅಖಿಲ ಭಾರತ ಮಹಿಳಾ ಸಮ್ಮೇಳನದ ಅಧ್ಯಕ್ಷೆ ಶ್ರೀಮತಿ ಎಂ.ಎ. ಹೇಮಲತಾ, ಸ್ಥಳ: ಅಖಿಲ ಭಾರತ ಮಹಿಳಾ ಸಮ್ಮೇಳನ, ಗಾನಭಾರತಿ ಹಿಂಭಾಗ, ಕುವೆಂಪುನಗರ, ಸಂಜೆ 4 ಗಂಟೆಗೆ.

■ **ಶ್ರೀ ರಾಮಾಭ್ಯುದಯ ಸಭಾ ಚಾರಿಟಬಲ್ ಟ್ರಸ್ಟ್:** ಶ್ರೀ ವಿಶ್ವವಸು ನಾಮ ಸಂವತ್ಸರದ 135ನೇ ವರ್ಷದ ಶ್ರೀ ರಾಮೋತ್ಸವ, ಶಾಸ್ತ್ರೀಯ ಸಂಗೀತ, ಸ॥ ವಿ॥ ಸುನಿಲ್ ಗಾರ್ಗೆಯನ್ ಅವರಿಂದ, ಪಿಟೀಲು– ವಿ॥ ಹೆಚ್.ಎನ್. ಭಾಸ್ಕರ್, ಮೃದಂಗ– ವಿ॥ ಕೆ.ವಿ. ಪ್ರಸಾದ್, ಘಟಂ– ವಿ॥ ರಂಗನಾಥ್ ಚಕ್ರವರ್ತಿ, ಸ್ಥಳ: ಶ್ರೀಮತಿ ಆಲಮ್ಮನವರ ಛತ್ರ, ಕುಂಚಿಟಿಗರ ಸಂಘ, ಶ್ರೀರಾಮ ಪೇಟೆ, ಸಂಜೆ 6.30ರಿಂದ.

■ **ಶ್ರೀರಾಮಮಂದಿರ (ಜಯನಗರ):** ಶ್ರೀ ರಾಮಚಂದ್ರ ಸ್ವಾಮಿಯವರ 50ನೇ ವರ್ಧಂತ್ಯುತ್ಸವ, ಸೀತಾ ಕಲ್ಯಾಣ, ಶ್ರೀ ರಾಮ ಪಟ್ಟಾಭಿಷೇಕ, ಶ್ರೀ ಆದಿತ್ಯಾದಿ ನವಗ್ರಹಗಳ ವಾರ್ಷಿಕೋತ್ಸವ, ಹನುಮಂತೋತ್ಸವ, ಕುಂಭಾಭಿಷೇಕ, 59ನೇ ವಾರ್ಷಿಕೋತ್ಸವ ಕಾರ್ಯಕ್ರಮ, ಬೆಳಗ್ಗೆ 9ಕ್ಕೆ ಶ್ರೀ ರುದ್ರ ಹೋಮ, ಸಂಜೆ 6.30ಕ್ಕೆ ಶ್ರೀ ಶ್ರೀವತ್ಸ ಭಾರದ್ವಾಜ್ ಅವರಿಂದ ವೇಣುವಾದನ, ಸ್ಥಳ: ರಾಮ ಮಂದಿರ ಆವರಣ, ಜಯನಗರ.

■ **ಶ್ರೀರಾಮ ಸೇವಾ ಮಂಡಲಿ (ಶ್ರೀರಾಮ ಸೇವಾ ಚಾರಿಟಬಲ್ ಟ್ರಸ್ಟ್ ಅಂಗಸಂಸ್ಥೆ):** 72ನೇ ವರ್ಷದ ಶ್ರೀ ರಾಮೋತ್ಸವ, ಕುಮಾರಿ ಹಂಸಿನಿ, ಶ್ರೀಮತಿ ದಿವ್ಯ, ಶ್ರೀ ನಿತಿನ್ ರಾಜಾರಾಂ ಶಾಸ್ತ್ರಿ ಮತ್ತು ವೃಂದದವ ರಿಂದ ದೇವರನಾಮ, ಸುಗಮ ಸಂಗೀತ, ಸ್ಥಳ: ಸೇವಾ ಮಂಡಲಿ ಆವರಣ, ವಿದ್ಯಾರಣ್ಯಪುರಂ, ಸಂಜೆ 6.30ಕ್ಕೆ.

■ **ಅರಳಿಕಟ್ಟೆ ಶ್ರೀರಾಮ ದೇವಸ್ಥಾನ ಧಾರ್ಮಿಕ ಮತ್ತು ದಾನದತ್ತಿ:** ಶ್ರೀ ವಿಶ್ವವಸು ನಾಮಸಂವತ್ಸರದ ಶ್ರೀರಾಮ ನವಮಿ, ಶ್ರೀ ವಿಶ್ವೇಶಕೃಷ್ಣ ಭಜನಾ ಮಂಡಳಿ (ಕೃಷ್ಣಧಾಮ, ಸರಸ್ವತಿಪುರಂ)ಯಿಂದ ಭಜನೆ ಕಾರ್ಯಕ್ರಮ, ಸ್ಥಳ: ಶ್ರೀರಾಮ ದೇವಸ್ಥಾನ, ಜಯಲಕ್ಷ್ಮೀ ವಿಲಾಸ ರಸ್ತೆ, ಚಾಮರಾಜಪುರಂ, ಸಂಜೆ.

■ **ಅದಮ್ಯ ರಂಗಶಾಲೆ, ಮೈಸೂರು:** 'ಭವ ಎನಗೆ ಹಿಂಗಿತು' ನಾಟಕ, ರಚನೆ–ಕರಣಂ ಪವನ್ ಪ್ರಸಾದ್, ಸಂಗೀತ– ಸಿದ್ದೇಶ್ ಎಂ.ಆರ್., ಬೆಳಕು–ಮನೇಜ್ ಎಂ.ಅದಮ್ಯ, ಸ್ಥಳ: ಕಿರು ರಂಗಮಂದಿರ, ರಾತ್ರಿ 7ಕ್ಕೆ

ಕೆ.ಆರ್.ನಗರದಲ್ಲಿ ಇಂದು

■ **ಶ್ರೀರಾಮ ಸೇವಾ ಮಂಡಳಿ:** ಶ್ರೀ ರಾಮೋತ್ಸವ, ಪ್ರವಚನ, ಶ್ರೀಮತಿ ಅನ್ನಪೂರ್ಣ ಸಿರಿವರಂ ಅವರಿಂದ, ವಿಷಯ: ಸುಂದರಕಾಂಡ, ಸ್ಥಳ: ಮಂಡಳಿ ಆವರಣ, ಚಂದ್ರಮೌಳೇಶ್ವರ ರಸ್ತೆ, ಕೆ.ಆರ್.ನಗರ, ಸಂಜೆ.

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಏಪ್ರಿಲ್ 14 ಸೋಮವಾರ 2025

ಸಂಪುಟ: 45 | ಸಂಚಿಕೆ: 354 | ಪುಟಗಳು: 12

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

ರಾಜ್ಯದಲ್ಲಿ ಡೀಸೆಲ್ ದರ ಏರಿಕೆಗೆ ಆಕ್ರೋಶ

ಇಂದು ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು, ಏ.13– ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ನಾಳೆ (ಏ.14) ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ, ನಾಳೆ ಮಧ್ಯರಾತ್ರಿಯಿಂದ ಲಾರಿ ಮುಷ್ಕರ ಪಕ್ಕಾ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು, ಮುಷ್ಕರ ಬೆಂಬಲಿಸುವ ಮೂಲಕ ■6ನೇ ಪುಟಕ್ಕೆ

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ

50 ವರ್ಷ ಹಸಿರಾಗಿದ್ದ ಮರಗಳ ಬುಡಕ್ಕೆ ಕೊಡಲಿ ಪೆಟ್ಟು



- 100 ಅಡಿ ರಸ್ತೆ ನಿರ್ಮಾಣಕ್ಕೆ ಮರಗಳ ಹನನ
- ಹಸಿರಾದ ಮರಗಳು ಕ್ಷಣದಲ್ಲಿ ಧರಾಶಾಹಿ
- ಹಸಿರು ಮಾಯವಾಗಿ ರಸ್ತೆ ಬೋಳು
- 40 ಮರ ಉರುಳಿಸಿ ಈಗ 400 ಸಸಿ ನೆಡುತ್ತಾರಂತೆ

ಮೈಸೂರು, ಏ.13(ಬಿಎಲ್‌ಯು)– ರಸ್ತೆ ಅಗಲೀಕರಣಕ್ಕಾಗಿ ಮೈಸೂರಿನ ಹೈದರಾಲಿ ರಸ್ತೆಯ ಕಾಳಿಕಾಂಬ ದೇವಸ್ಥಾನದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ ಹಸಿರಿನಿಂದ ಕಂಗೊಳಿಸುತ್ತಿದ್ದ 40 ಮರಗಳನ್ನು ಧರಾಶಾಹಿಗೊಳಿಸಲಾಗಿದೆ. ಮರ ಬೆಳೆಸಿ ಪರಿಸರ ಉಳಿಸಿ ಎಂಬ ಸಂದೇಶ ಸಾರುವ ಅರಣ್ಯ ಇಲಾಖೆಯೇ ಮರಗಳ ಹನನಕ್ಕೆ ಒಪ್ಪಿಗೆ ಮುದ್ರೆ ಒತ್ತಿದೆ.

ನಗರದ ಮಹದೇವಪುರ ರಸ್ತೆಯನ್ನು ಹೈದರಾಲಿ ರಸ್ತೆಯ ಕಾಳಿಕಾಂಬ ದೇವಸ್ಥಾನವರೆಗೆ ಈಗಾಗಲೇ ಜೋಡಿ ರಸ್ತೆಯಾಗಿ ನಿರ್ಮಾಣ ಮಾಡಲಾಗಿದೆ. ಆದರೆ ಈಗ ಕಾಳಿಕಾಂಬ ದೇವಸ್ಥಾನದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ 100 ಅಡಿಯ ಜೋಡಿ ರಸ್ತೆ ನಿರ್ಮಿಸಲು ಮೈಸೂರು ನಗರ ಪಾಲಿಕೆ ಯೋಜನೆ ರೂಪಿಸಿದೆ.

ಈ ಹಿನ್ನೆಲೆ ಕಾಳಿಕಾಂಬ ದೇವಸ್ಥಾನದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ ಇರುವ ಪೆಲ್ಟೋಫೋರಮ್ ಎಂಬ 40 ಮರಗಳನ್ನು ಇಂದು ಮುಂಜಾನೆ ಉರುಳಿಸಲಾಗಿದೆ. ಮರಗಳನ್ನು ಕತ್ತರಿಸಿದ ನಂತರ ಅವುಗಳನ್ನು ತೆರವುಗೊಳಿಸಿ ಮಾರಾಟ ಮಾಡಿಕೊಳ್ಳಲು ಅರಣ್ಯ ಇಲಾಖೆ ಸೈಯದ್ ಮೊಹಮ್ಮದ್ ಎಂಬಾತನಿಗೆ ಗುತ್ತಿಗೆ ನೀಡಿದೆ. ■6ನೇ ಪುಟಕ್ಕೆ



ಮೈಸೂರಿನ ಹೈದರಾಲಿ ರಸ್ತೆಯ ಕಾಳಿಕಾಂಬ ದೇವಸ್ಥಾನದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ 40 ಮರಗಳನ್ನು ಕತ್ತರಿಸಲಾಗಿದೆ. ವೃಕ್ಷಗಳ ಮಾರಣಹೋಮದ ವೇಳೆ ಮರಗಳ ಬುಡಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ.

ರಸ್ತೆ ಅಗಲೀಕರಣ ಮಾಡಲು ಇದೇನು ಬ್ಲ್ಯಾಕ್‌ಸ್ಪಾಟ್ ಅಲ್ಲ

ಹೈದರಾಲಿ ರಸ್ತೆಯ ಕಾಳಿಕಾಂಬ ದೇವಸ್ಥಾನದಿಂದ ಎಸ್‌ಪಿ ವೃತ್ತದವರೆಗೆ ಅಷ್ಟಾಗಿ ಸಂಚಾರ ದಟ್ಟಣೆ ಇರಲಿಲ್ಲ. ಈ ಹಿನ್ನೆಲೆ ಮರ ಕಡಿದು ರಸ್ತೆ ಅಗಲೀಕರಣ ಮಾಡುವ ಅವಶ್ಯಕತೆ ಇರಲಿಲ್ಲ. ಅಲ್ಲದೆ ಈ ರಸ್ತೆ ಸರಣಿ ಅಪಘಾತ ಸಂಭವಿಸುವ ಬ್ಲ್ಯಾಕ್‌ಸ್ಪಾಟ್ ಕೂಡ ಆಗಿರಲಿಲ್ಲ.

ಮಹದೇವಪುರ ರಸ್ತೆಯಿಂದ ಬರುವ ಎಲ್ಲಾ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುವುದಿಲ್ಲ. ಮಹದೇವಪುರ ರಸ್ತೆಯಿಂದ ಬರುವ ಕೆಲವು ವಾಹನಗಳು ಬಲಕ್ಕೆ ತಿರುಗಿ ಗಾಂಧಿನಗರದ ಮುಖೇನ ಫೌಂಟೆನ್ ಸರ್ಕಲ್, ಬನ್ನಿಮಂಟಪ, ಬೆಂಗಳೂರು ರಸ್ತೆ ಕಡೆಗೆ ಹೋಗುತ್ತವೆ.

ಇನ್ನು ಕೆಲವು ವಾಹನಗಳು ಮಹದೇವಪುರ ರಸ್ತೆಯಿಂದ ನೇರವಾಗಿ ಸಾಗಿ ಎಡಕ್ಕೆ ತಿರುಗಿ ಸರ್ಕಾರಿ ಅತಿಥಿ ಗೃಹದ ರಸ್ತೆಗೆ ಹೋಗುತ್ತವೆ. ಮತ್ತಷ್ಟು ವಾಹನಗಳು ಹೈದರಾಲಿ ರಸ್ತೆಯಿಂದ ಎಸ್‌ಪಿ ಕಚೇರಿಗೆ ಕಡೆಗೆ ಹೋಗುತ್ತವೆ. ಈ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಇರಲಿಲ್ಲ. ಇದರಿಂದ ಮರ ಕತ್ತರಿಸಿ ರಸ್ತೆ ಅಗಲೀಕರಣ ಮಾಡುವ ಅವಶ್ಯಕತೆ ಇರಲಿಲ್ಲ. ಒಂದು ವೇಳೆ ಸಂಚಾರ ■6ನೇ ಪುಟಕ್ಕೆ

ಜಾತಿ ಗಣತಿ ವಿಚಾರವಾಗಿ ಸರ್ಕಾರ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲ್ಲ



ಬೆಂಗಳೂರು, ಏ.13– ಜಾತಿ ಗಣತಿ ವರದಿ ಕುರಿತು ಸರ್ಕಾರ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸಚಿವ ಸಂಪುಟ ಈ ವರದಿಯನ್ನು ಪರಿಶೀಲಿಸುತ್ತದೆ ಮತ್ತು ಚರ್ಚಿಸುತ್ತದೆ. ಸತ್ಯಗಳ ಆಧಾರದ ಮೇಲೆ ಎಲ್ಲರಿಗೂ ನ್ಯಾಯ ಒದಗಿಸುತ್ತದೆ. ವರದಿ ವಿರುದ್ಧ ನೀಡಲಾಗುತ್ತಿರುವ ಹೇಳಿಕೆಗಳು ರಾಜಕೀಯಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಜಾತಿ ಗಣತಿ ವರದಿ ಬಗ್ಗೆ ರಾಜಕೀಯಪ್ರೇರಿತ ಹೇಳಿಕೆಗಳನ್ನು ನೀಡುತ್ತಿರಬಹುದು. ಆದರೆ, ನಾವು ಸತ್ಯಗಳನ್ನು ಅರ್ಥಮಾಡಿಕೊಂಡು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ ಎಂದರು. ಈ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವರದಿಯಲ್ಲಿ ಏನಿದೆ ಎಂಬುದರ ಬಗ್ಗೆ ತಮಗೆ ತಿಳಿದಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದಿದ್ದಾರೆ.

ನನಗೆ ಗೊತ್ತಿಲ್ಲ, ಏಕೆಂದರೆ ಸಂಪುಟದಲ್ಲಿ ಏನು ಚರ್ಚಿಸಲಾಗುವುದು ಅಥವಾ ವರದಿಯಲ್ಲಿ ಏನಿದೆ ಎಂಬುದರ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ವರದಿ ಸಿಕ್ಕರೆ ನಾನು ಏನನ್ನಾದರೂ ಹೇಳಬಲ್ಲೆ.

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಪೊಲೀಸರ ಗುಂಡಿಗೆ ಕಾಮುಕ ಬಲಿ



ಹುಬ್ಬಳ್ಳಿ, ಏ.13– ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.

ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಈತ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕ ನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲು ಹಾಗೂ ಬೆನ್ನಿಗೆ ಗುಂಡು ತಗುಲಿದೆ ಎಂದು ಘಟನೆ ಕುರಿತು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿಆರ್‌ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ. ಪೊಲೀಸ್ ಸಿಬ್ಬಂದಿ ಯಶವಂತ ■6ನೇ ಪುಟಕ್ಕೆ



ಪೊಲೀಸರ ಗುಂಡೇಟಿಗೆ ಬಲಿಯಾದ ಕಾಮುಕ.

ನಕ್ಕರೆ ಅದೇ ಸ್ವರ್ಗ

ಪತ್ರಕರ್ತ : ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೀರಿ, ಹೇಗನಿಸುತ್ತಿದೆ?
ನಿಂಗಿ : ಹೌದು... ಖಂಡಿತ ಗೆಲ್ತೀನಿ.
ಪತ್ರಕರ್ತ : ಅದ್ಹೇಗೆ ಹೇಳ್ತಿರಾ? ನಿಮಗೇನು ಅನುಭವವಿದೆ?
ನಿಂಗಿ : ದಿನ ಗಂಡನ ಜೊತೆ ಜಗಳ ಆಡಿ ಗೆದ್ದ ಅನುಭವವಿದೆ.

ಮೈಸೂರು ಮಿತ್ರ
ಸೋಮವಾರ, 14 ಏಪ್ರಿಲ್ 2025
ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ.ಗೋವಿಂದೇಗೌಡ *M.A.*


ಅಮೃತ ವಾಹಿನಿ..........

ದುಡ್ಡೇ ಕಟ್ಟದೆ, ಶಾಲೆಗೆ ಹೋಗದೆ ಎಲ್ಲಿಯಾದರೂ ಪಾಠ ಕಲಿಯಬಹುದು ಎಂದರೆ, ಅದು ಕೇವಲ ಜೀವನದಲ್ಲಿ ಪ್ರತಿ ಹೆಜ್ಜೆಯಲ್ಲಿ ಪ್ರತಿ ಕ್ಷಣ ಜೀವನ ಒಂದೊಂದು ಪಾಠ ಕಲಿಸುತ್ತದೆ.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ನೀರು ಇದ್ದರೆ ಊರು, ನಾರಿ ಇದ್ದರೆ ಮನೆ

ನಿಮ್ಮ ಪತ್ರಗಳು

ಓ ಮಗುವೇ, ನೀನೇಕೆ ಅಳುವೇ



ಓ ಮಗುವೇ, ನೀನೇಕೆ ಅಳುವೇ...
ಭಾರತ ಮಾತೆಯ ಕಂದನು ನೀ...
ಭರತ ಖಂಡದ ಯುವರಾಜನು ನೀ...
ಅನಾಥನಲ್ಲ, ನೀನು ಜಗದೇಕ ಮಲ್ಲ...

ಕ್ರಾಂತಿಯ ವೀರರು ಆಳಿದ ನಾಡು...
ತ್ಯಾಗ ಬಲಿದಾನಗಳ ಮಾಡಿದ ಬೀಡು...
ನೋಡು, ನೋಡು ನಮ್ಮ ಇತಿಹಾಸವ ನೋಡು...
ರಕುತದ ಹೋಳಿಯೇ ಹರಿದಿದೆ ಇಲ್ಲಿ...
ಜೀವನ್ಮರಣದ ಹೋರಾಟದಲ್ಲಿ...
ಸತ್ತ ಹುತಾತ್ಮರಿಗೆ ಇಲ್ಲಿ ಸೋಲಿಲ್ಲ...
ಆ ಮಹಾತ್ಮರಿಗೆ ಎಂದಿಗೂ ಸಾವಿಲ್ಲ...

ಹಸಿವಿನ ಹಂಗು, ಬಿಸಿಲಿನ ಬೇಗೆ ತಾಳಿದವರು...
ಜಾತಿ-ಭೇದಗಳ ತುಳಿತಕ್ಕೆ ಸಿಲುಕಿದವರು...
ಮಹನೀಯರ ಅವಹೇಳನವ ಸಹಿಸಿದವರು...
ನಮ್ಮ ದಲಿತರು, ಹೃದಯವಂತರು...
ಬೆವರಿನ ಕಾಯಕ ಮಾಡಿ ದುಡಿವರು...
ನೊಂದರು, ಬೆಂದರು ಇಂದಿಗೂ ನಗುವರು....

ಉದಯಿಸಿದ ಜ್ಞಾನ-ಸೂರ್ಯ ಭರತ ಭೂಮಿಯಲ್ಲಿ...
ನೊಂದ ಜನರ ಬಾಳಿಗೆ ಬೆಳಕಾಗಲು ದಲಿತ ಜಾತಿಯ
ಶಿಕ್ಷಣವನ್ನೆ ಅಸ್ತ್ರವಾಗಿಸಿ. ಲೇಖನವನ್ನೆ ಖಡ್ಗವಾಗಿಸಿ...
ಅನ್ಯಾಯ, ಅಸ್ಪೃಶ್ಯತೆ, ಮೂಢನಂಬಿಕೆಗಳನ್ನ ಮಣಿಸಿ...
ನಿಂತನು ದಲಿತ ಸೂರ್ಯನಾಗಿ, ಭಾರತದ ಸಂವಿಧಾನ
ಬುದ್ಧನ ಶಾಂತಿ ಮಂತ್ರವ ಪಠಿಸಿದ ಯೋಗಿಯಾಗಿ...

ಎಲ್ಲಾ ವರ್ಗದ ಜನರೇ, ನನ್ನ ಮಾತು ಕೇಳಿ ದಯಮಾಡಿ
ನರಳಬೇಡಿ, ಕೊರಗಬೇಡಿ, ಅವಮಾನಕ್ಕೊಳಗಳಾಗಬೇಡಿ...
ಹೆದರಬೇಡಿ, ಎದೆಗುಂದಬೇಡಿ, ಅನ್ಯಾಯವ ಪ್ರಶ್ನೆ ಮಾಡಿ...
ಈ ಭಾರತ ದೇಶವು ಪಾಲಿಸುತಿಹುದು ನನ್ನ ಸಂವಿಧಾನ...
ನೀವು-ನಿಮ್ಮ ಮಕ್ಕಳು ತಿಳಿದುಕೊಳ್ಳಿ ಕಾನೂನಿನ ಜ್ಞಾನ...
ನನ್ನ ಆತ್ಮವು ಜೀವಂತವಾಗಿದೆ ಈ ಸಂವಿಧಾನದಲ್ಲಿ....
ನಿತ್ಯವು ನಡೆಸುತಿರುವೆ ದೇಶವನ್ನ ನ್ಯಾಯ ಮಾರ್ಗದಲ್ಲಿ...
ನನ್ನ ಹೆಸರು ಭೀಮರಾವ್, ಶೋಷಣೆ ಮಾಡುವ ಜನರ ಪಾಲಿಗೆ
ಬಾಬಾ ಸಾಹೇಬ್ ಡಾ.ಅಂಬೇಡ್ಕರ್...

–ಪ್ರದೀಪ್ ಆರ್ಯ ನಾಯಕ್, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು, ಸರಗೂರು ತಾ॥ ಮುಳ್ಳೂರು, ಮೈಸೂರು ಜಿಲ್ಲೆ.

ಜಾತಿ ಗಣತಿ ಪಾರದರ್ಶಕತೆ ಬಗ್ಗೆ ಅನುಮಾನ

ಮಾನ್ಯರೆ,

ಜಾತಿ ಜನ-ಗಣತಿಯನ್ನು ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ ಜಾತಿಗಣತಿ ಪಾರದರ್ಶಕವಾಗಿ ನಡೆದಿದೇಯಾ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಇದೆ. ಕಳೆದ 8 ವರ್ಷಗಳ ಹಿಂದೆ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಿರುವುದಾಗಿ ಸರ್ಕಾರ ಹೇಳುತ್ತಿದೆ. ನನಗೆ ತಿಳಿದಿರುವಂತೆ ನಮ್ಮ ಬೀದಿಗಾಗಲಿ, ಮನೆಗಾಗಲಿ ಯಾವ ಅಧಿಕಾರಿಗಳು ಬಂದು ಸಮೀಕ್ಷೆ ನಡೆಸಿಲ್ಲ.

ಸಮೀಕ್ಷೆ ನಡೆಸುವವರು ಬಂದಾಗ, ನಾವು ಊರಿನಲ್ಲಿ ಇಲ್ಲದೇ ಇರಬಹುದೆಂದು ನಮ್ಮ ಅಕ್ಕ-ಪಕ್ಕದ ಮನೆಯವರನ್ನು ಜಾತಿ ಸಮೀಕ್ಷೆ ಮಾಡುವವರು ಯಾರಾದರೂ ಮನೆ ಬಳಿ ಬಂದಿದ್ದರಾ, ಎಂದು ವಿಚಾರಿಸಿದರೆ ಇಲ್ಲ ಎನ್ನುತ್ತಾರೆ. ಹಾಗಿದ್ದ ಮೇಲೆ ಸಮೀಕ್ಷೆ ಮಾಡಿದವರಾರು? ಎಲ್ಲಿ? ಇಷ್ಟು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಈ ಜಾತಿಗಣತಿ ಈಗ ದಿಢೀರನೇ ಮುನ್ನೆಲೆಗೆ ತರುವ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜಾತಿ ಜನಗಣತಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಡುತ್ತಿದ್ದಾರೆ. ಎಲ್ಲೋ, ಎ.ಸಿ. ರೂಂನಲ್ಲಿ ಕುಳಿತು ಮಾಡಿರುವ ಈ ಜಾತಿಗಣತಿಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ, ಒಂದು ಅಂದಾಜಿನ ಪ್ರಕಾರ, ಸುಮಾರು 40ರಿಂದ 50 ಲಕ್ಷ ಜನರು ಈ ಜಾತಿ ಗಣತಿಯಿಂದ ಹೊರಗುಳಿದಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಈಗ ನಡೆದಿರುವ ಜಾತಿಗಣತಿಯನ್ನು ಪರಿಗಣಿಸ ಬಾರದೆಂಬ ಒತ್ತಾಯವು ಇರುವುದರಿಂದ ಹೊಸದಾಗಿ ನಿಖರವಾಗಿ ಜಾತಿಗಣತಿ ನಡೆಯುವಂತಾಗಲಿ. **–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು**

ಮಮತಾ ಬ್ಯಾನರ್ಜಿ ನಿಲುವು ಸಂವಿಧಾನ ವಿರೋಧಿಯಲ್ಲವೇ?

ಮಾನ್ಯರೆ,

ಕೊಲ್ಕತ್ತಾದಲ್ಲಿ ಜರುಗಿದ ಸಮಾರಂಭವೊಂದರಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಅನುಷ್ಠಾನಗೊಳಿಸುವುದಿಲ್ಲ ಎಂದು ಘಂಟಾಘೋಷವಾಗಿ ಘೋಷಿಸಿದ್ದು, ಅವರ ಈ ನಿಲುವು ಸಂವಿಧಾನ ವಿರೋಧಿಯಲ್ಲವೇ? ಎಂಬ ಪ್ರಶ್ನೆ ನಮ್ಮೆಲ್ಲರನ್ನು ಕಾಡುತ್ತಿದೆ. ವಕ್ಫ್ ತಿದ್ದುಪಡಿ ಕಾಯ್ದೆಯು ಸಂಸತ್ತಿನ 2 ಸದನಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಗಳಲ್ಲಿ ಬಹುಮತದಿಂದ ಸ್ವೀಕಾರವಾಗಿ ರಾಷ್ಟ್ರಪತಿಗಳ ಅಂಕಿತವನ್ನು ಹೊಂದಿ ಕಾನೂನಾಗಿ ಮಾರ್ಪಟ್ಟಿರುವಾಗ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತು ಜನಸಾಮಾನ್ಯರನ್ನು ಪ್ರಚೋದಿಸುವ ಮತ್ತು ದಿಕ್ಕು ತಪ್ಪಿಸುವ, ಈ ನಡೆ ಎಂದಿಗೂ ಶೋಭಿಸುವುದಿಲ್ಲ.

ಅಲ್ಪ ಸಂಖ್ಯಾತರಲ್ಲಿರುವ ಕಡುಬಡವರ ಹಿತವನ್ನು ಕಾಯಲು ಈ ತಿದ್ದುಪಡಿಯು ಪ್ರಯೋಜನಕಾರಿಯೆಂದು ಜನಸಾಮಾನ್ಯರೂ ತಿಳಿದಿರುವಾಗ, ಮೋದಿಯವರನ್ನು ವಿರೋಧಿಸುವ ಭರದಲ್ಲಿ ಕಾಯ್ದೆಯಾಗಿ ಪರಿವರ್ತಿತವಾಗಿರುವ ಈ ಬಿಲ್ ಅನ್ನು ಧಿಕ್ಕರಿಸುವ ಈ ನಿಲುವು ಸ್ವಾಗತಾರ್ಹವಲ್ಲ. ಅದು ಮಾದರಿಯಾಗುವುದಿಲ್ಲ. ವಾಕ್ ಸ್ವಾತಂತ್ರ್ಯ, ಅಭಿಪ್ರಾಯ ಸ್ವಾತಂತ್ರ್ಯ ಮತ್ತು ವಿರೋಧಿಸುವ ಸ್ವಾತಂತ್ರ್ಯ ನಮ್ಮ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಒಪ್ಪಿತವಾಗಿದ್ದರೂ ಅಂಗೀಕಾರಗೊಂಡ ಬಿಲ್ಲನ್ನು ಧಿಕ್ಕರಿಸುವ ಅವರ ಉದ್ಧಟತನ ಖಂಡನೀಯವಾದದ್ದು. **–ಡಾ.ವಿ.ಡಿ.ಹೆಗಡೆ, ಮೈಸೂರು**

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ; ಆಚರಿಸಿ ಮೇಲಾಗಿ ಅನುಸರಿಸಿ



ಅಂಬೇಡ್ಕರ್‌ರವರು ಬದುಕಿದ್ದು ಕೇವಲ 65 ವರ್ಷ. ಇದರ ಪೈಕಿ 30 ವರ್ಷಗಳನ್ನು ಅಧ್ಯಯನಕ್ಕಾಗಿಯೇ ಮೀಸಲಿಟ್ಟು ಜಗತ್ತೇ ನಿಬ್ಬೆರಗಾಗುವಂತೆ 33 ಡಿಗ್ರಿಗಳು ಮತ್ತು 64 ಐಚ್ಛಿಕ ವಿಷಯಗಳನ್ನು ಅಭ್ಯಸಿಸಿ ಪಾಂಡಿತ್ಯ ಪಡೆಯುವುದರ ಜೊತೆಗೆ ವಿದೇಶದಲ್ಲಿ ಅಧ್ಯಯನ ಕೈಗೊಂಡ ಮೊದಲ ಭಾರತೀಯ ಅಸ್ಪೃಶ್ಯ ಹಾಗೂ ವಿದೇಶದಲ್ಲಿ ಅರ್ಥಶಾಸ್ತ್ರದಲ್ಲಿ ಪಿಹೆಚ್.ಡಿ ಪಡೆದ ಮೊದಲ ಭಾರತೀಯರಾಗಿದ್ದು ವಿಶೇಷ. ಈ ಸಮಾಜ ಏನು ಮಾಡಬಾರದೆಂದು ಕಟ್ಟಪ್ಪಣೆ ಹೊರಡಿಸಿತೋ ಅದನ್ನೆಲ್ಲಾ ಅಂಬೇಡ್ಕರ್ ಒಂದೊಂದಾಗಿ ಭೇದಿಸುವಲ್ಲಿ ಯಶಸ್ವಿಯಾದರು. ಅದೇ ಅವರಿಗಿದ್ದ ಏಕಾಗ್ರತೆ ಮತ್ತು ಬದ್ಧತೆ.



ಸಿ.ಹರಕುಮಾರ್
ಹವ್ಯಾಸಿ ಬರಹಗಾರರು,
ಮೊ: 9900557591

ಇಂದು ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್‌ರವರ 134ನೇ ಜನ್ಮ ದಿನಾಚರಣೆ. ಜಾಗತಿಕ ಮನ್ನಣೆ ಗಳಿಸಿಕೊಂಡಿದ್ದ ಅನೇಕ ನಾಯಕರು ನಮ್ಮ ನಡುವೆ ಜನಿಸಿ, ಬದುಕಿ, ಉದಾತ್ತವಾಗಿ ಬಾಳಿ ಗತಿಸಿದ್ದಾರೆ. ಅವರಲ್ಲಿ ಸಾಕಷ್ಟು ಮಂದಿ ಜನಮಾನಸದಿಂದ ಅಳಿಸಿ ಹೋಗಲಾರರು. ಅಂತಹ ಮೇರು ವ್ಯಕ್ತಿತ್ವ, ಸಾಧನೆ ಹೊಂದಿದ ಡಾ.ಬಿ.ಆರ್.ಅಂಬೇಡ್ಕರ್ ಗತಿಸಿದ 69 ವರ್ಷಗಳ ನಂತರವೂ ವರ್ಷ ದಿಂದ ವರ್ಷಕ್ಕೆ ವಿಶ್ವ ವ್ಯಾಪಿಯಾಗಿ ಆವರಿಸಿ ಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಸ್ವಯಂ ವಿಶ್ವಸಂಸ್ಥೆಯನ್ನೊಳಗೊಂಡಂತೆ ಜಗತ್ತಿನ ಎಲ್ಲಾ 193 ರಾಷ್ಟ್ರಗಳಲ್ಲಿ ಏಪ್ರಿಲ್ 14 ಅನ್ನು "ವಿಶ್ವ ಜ್ಞಾನ ದಿನ (World knowledge Day)" ವನ್ನಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಗೌರವ ಅಂಬೇಡ್ಕರ್ ಅವರಂತಹ ಭಾರತೀಯ ನಿಗೆ ಹೊರತುಪಡಿಸಿ ಜಗತ್ತಿನ ಯಾವ ನಾಯಕ ನಿಗೂ ಸಂದಿಲ್ಲ. ಗಂಧ ತೇಯ್ದಷ್ಟು ಹೇಗೆ ಸುವಾಸನೆ ಹೆಚ್ಚುತ್ತದೆಯೋ ಹಾಗೆಯೇ ಅಂಬೇಡ್ಕರ್ ಅವರ ಬಗೆಗಿನ ಅಧ್ಯಯನ, ಚರ್ಚೆ, ಬರಹ, ಕಮ್ಮಟ, ಕಾರ್ಯಾಗಾರಗಳ ಹೊಳಪು ಹೆಚ್ಚುತ್ತಲೇ ಇದೆ. ಇದಕ್ಕಾಗಿ ಅಂಬೇಡ್ಕರ್ ಅವರು ತಮ್ಮ ಖಾಸಗಿ ಬದುಕನ್ನು ತ್ಯಾಗ ಮಾಡಿ ತೀರಿಸಿಕೊಂಡ ಜ್ಞಾನದ ದಾಹ, ಪ್ರತಿಪಾದಿಸಿದ ಮಾನವ ಮೌಲ್ಯಗಳು, ಪ್ರಖರ ವೈಚಾರಿಕತೆಯ ನಿಲುವು, ಕಾಪಾಡಿಕೊಂಡು ಬಂದ ಚಾರಿತ್ರ್ಯ, ಪ್ರಜಾಪ್ರಭುತ್ವ ಬಗೆಗಿನ ಪ್ರೀತಿಯ ನಿಲುವುಗಳು ಕಾರಣ. ಒಬ್ಬ ವ್ಯಕ್ತಿಗೆ ಏಕಕಾಲ ದಲ್ಲಿ ಹಲವಾರು ಐಚ್ಛಿಕ ವಿಷಯಗಳಲ್ಲಿ ಪ್ರವಹಿಸ ಬಹುದಾದ ಶಕ್ತಿಯಿದೆಂಬುದನ್ನು ದಾಖಲೆಗಳ ಸಮೇತ ಸಾಬೀತುಗೊಳಿಸಿ ಐತಿಹಾಸಿಕವಾಗಿಸಿದ್ದಾರೆ.

ಅಂಬೇಡ್ಕರ್‌ಗಿದ್ದ ಬದ್ಧತೆ ನಮಗೇಕಿಲ್ಲ?: ಅಂಬೇಡ್ಕರ್‌ರವರು ಬದುಕಿದ್ದು ಕೇವಲ 65 ವರ್ಷ. ಇದರ ಪೈಕಿ 30 ವರ್ಷಗಳನ್ನು ಅಧ್ಯ ಯನಕ್ಕಾಗಿಯೇ ಮೀಸಲಿಟ್ಟು ಜಗತ್ತೇ ನಿಬ್ಬೆರ ಗಾಗುವಂತೆ 33 ಡಿಗ್ರಿಗಳು ಮತ್ತು 64 ಐಚ್ಛಿಕ ವಿಷಯಗಳನ್ನು ಅಭ್ಯಸಿಸಿ ಪಾಂಡಿತ್ಯ ಪಡೆಯು ವುದರ ಜೊತೆಗೆ ವಿದೇಶದಲ್ಲಿ ಅಧ್ಯಯನ ಕೈಗೊಂಡ ಮೊದಲ ಭಾರತೀಯ ಅಸ್ಪೃಶ್ಯ ಹಾಗೂ ವಿದೇಶ ದಲ್ಲಿ ಅರ್ಥಶಾಸ್ತ್ರದಲ್ಲಿ ಪಿಹೆಚ್.ಡಿ ಪಡೆದ ಮೊದಲ ಭಾರತೀಯರಾಗಿದ್ದು ವಿಶೇಷ. ಈ ಸಮಾಜ ಏನು ಮಾಡಬಾರದೆಂದು ಕಟ್ಟಪ್ಪಣೆ ಹೊರಡಿಸಿತೋ ಅದನ್ನೆಲ್ಲಾ ಅಂಬೇಡ್ಕರ್ ಒಂದೊಂದಾಗಿ ಭೇದಿಸುವಲ್ಲಿ ಯಶಸ್ವಿಯಾದರು. ಅದೇ ಅವರಿಗಿದ್ದ ಏಕಾಗ್ರತೆ ಮತ್ತು ಬದ್ಧತೆ.

ಏಪ್ರಿಲ್ ಮಾಹೆ ಅಂಬೇಡ್ಕರ್ ಅವರ ಬದುಕಿ ನಲ್ಲಿ ಬಹಳ ವಿಶೇಷತೆಯ ತಿಂಗಳು. ಏಕೆಂದರೆ ಏಪ್ರಿಲ್ 01, 1935 ರಂದು ಅವರೇ ಸ್ಥಾಪಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್.ಬಿ.ಐ), ಏಪ್ರಿಲ್ 04, 1906 ರಂದು ರಮಾಬಾಯಿ ಅವರನ್ನು ವರಿಸಿದ್ದು, ಏಪ್ರಿಲ್ 14, 1891 ಅವರ ಜನುಮ ದಿನ, ಏಪ್ರಿಲ್ 5, ಅಶೋಕ ಚಕ್ರವರ್ತಿಯ ಜನುಮ ದಿನ, ಮತ್ತು ಏಪ್ರಿಲ್ 11, ಅಸ್ಪೃಶ್ಯರ ಮೊದಲ ಅಕ್ಷರ ಗುರುಗಳಾದ ಜ್ಯೋತಿಬಾಫುಲೆ ಅವರ ಜನ್ಮದಿನ. ಇದನ್ನು ಪರಿಗಣಿಸಿ ಕೆನಡಾ ದೇಶದ ಒಂಟಾರಿಯೋ ಪ್ರಾಂತ್ಯ ಏಪ್ರಿಲ್ ತಿಂಗಳನ್ನು 'ದಲಿತ ಇತಿಹಾಸದ ಮಾಸ' ಎಂದು ಘೋಷಿಸಿ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು (Day of Equity) ಆಚರಿಸುತ್ತಿದೆ.

ಇನ್ನು ಭಾರತದಲ್ಲಂತೂ ಬಾಬಾಸಾಹೇಬರ ಜನ್ಮ ದಿನದ ಸಂಭ್ರಮವನ್ನು ವರ್ಣಿಸಲು ಪದಗಳು ಸಾಲದು. ಪ್ರತಿ ಹಳ್ಳಿ, ಪಟ್ಟಣ, ನಗರಗಳಲ್ಲಿ ತಮಗೆ ತೋಚಿದ ರೀತಿಯಲ್ಲಿ ಜನರು ಅಂಬೇಡ್ಕರ್ ಅವರನ್ನು ಮನ ದುಂಬಿಸಿಕೊಳ್ಳುತ್ತಾರೆ. ಇನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಕಳೆದ ಒಂದು ತಿಂಗಳಿನಿಂದಲೇ ಅವರ ನುಡಿದ ಯುಕ್ತಿಗಳು, ಅಪರೂಪದ ಛಾಯಾಚಿತ್ರಗಳನ್ನು ಹಂಚಿಕೊಳ್ಳುತ್ತಾ ಶುಭಾಶಯಗಳನ್ನು ಕೋರುತ್ತಿದ್ದಾರೆ. ಇದೆಲ್ಲ ಖುಷಿ ಪಡುವ ವಿಚಾರ ಮತ್ತು ಇದೊಂದು ರೀತಿ ಡಾ.ಬಿ.ಆರ್.ಅಂಬೇಡ್ಕರ್‌ರವರನ್ನು ಜನರು ಭಾವನಾತ್ಮಕವಾಗಿ ಸ್ವೀಕರಿಸಿರುವ ರೀತಿ.

ವಿಶ್ವಮಾನ್ಯನನ್ನು ಪಡೆದ ಭಾರತವೇಕೆ ಹೀಗೆ?: ಆದರೆ ಇಂತಹ ಜಾಗತಿಕ ಮನ್ನಣೆ ಪಡೆದ ನಾಯಕ ಜನಿಸಿರುವ ಭಾರತವೇಕೆ ಹೀಗೆ? ಎಂಬ ಪ್ರಶ್ನೆ ಹಾಕಿ ಕೊಂಡರೆ, ಉತ್ತರ ನೀಡುವುದು ತೀರಾ ಕಷ್ಟ. ಜಗತ್ತೇ ಕೊಂಡಾಡುವ ಅಂಬೇಡ್ಕರ್ ಎಂಬ ಪ್ರಖರ ಪಂಡಿತ ಇದ್ದ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ, ಜಾತಿಯ ಕರಾಳ ರೌದ್ರಾವತಾರ, ದಮನಿತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ ಹೆಚ್ಚಾಗುತ್ತಲೇ ಇರುವುದು ಆತಂಕ ತಂದಿದೆ. ಸಿಂಹ ಸಿಂಹವನ್ನು ಕೊಲ್ಲುವುದಿಲ್ಲ, ಹುಲಿ ಹುಲಿಯನ್ನು ತಿಂದು ಬದುಕುವುದಿಲ್ಲ, ಪ್ರಾಣಿಗಳಿಗಿ ರುವ ಸಹಬಾಳ್ವೆ, ಪ್ರೇಮ ಭಾರತೀಯರಿಗೇಕಿಲ್ಲ? ಆದರೆ ಭಾರತದಲ್ಲಿ ಮಾತ್ರ ಮನುಷ್ಯ ಮನುಷ್ಯನನ್ನು ಜಾತಿಯ ಮಾನದಂಡದ ಮೇಲೆ ಅಳೆಯುವ ಹೀನಾಯ ಪ್ರವೃತ್ತಿ ಇದೆ. ಮುಟ್ಟಾದ ದಲಿತ ಹುಡುಗಿಯನ್ನು ಮೈಲಿಗೆ ನೆಪದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ದಿಂದ ಹೊರಗೆ ಕೂರಿಸಿ, ಪರೀಕ್ಷೆ ಬರೆಸಿರುವ ಮನೋ ವ್ಯಾಧಿಗೆ ಏನು ಹೇಳುವುದು? ದೇವಸ್ಥಾನ ಪ್ರವೇಶಿ ಸಿದ ದಲಿತ ರಾಜಕಾರಣಿ ಹೋದ ನಂತರ ಇಡೀ ದೇವಸ್ಥಾನದ ಗರ್ಭಗುಡಿಯನ್ನು ಸ್ವಚ್ಛಗೊಳಿಸಿದ ಮನಸ್ಥಿತಿಗೆ ಏನು ಹೇಳಬೇಕು? ದಲಿತರು ದೇವಸ್ಥಾನ ಪ್ರವೇಶ ಕೇಳಿದರೆಂಬ ಕಾರಣವನ್ನೇ ಇಟ್ಟುಕೊಂಡು ದೇವರನ್ನು ಎತ್ತಿಕೊಂಡು ಹೋದವರಿಗೆ ಯಾವ ರೋಗ ಬಂದಿರಬಹುದು? ದಲಿತರ ಮನೆಗೆ ಬೆಂಕಿ ಹಾಕುವ, ಹಲ್ಲೆ ನಡೆಸುವ, ಮಲ ಹೊರಿಸುವ, ತಿನ್ನಿಸುವ, ಮೂತ್ರ ಕುಡಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಆದ್ದರಿಂದ, ಭಾರತದ ಜನರ ಜಾತಿಗ್ರಸ್ತ ಮನಸ್ಥಿತಿ ಬದಲಾಗಲೇಬೇಕು ಮತ್ತು ಪ್ರತಿಯೊಬ್ಬ ಭಾರತೀಯನು ಇದನ್ನು ಪ್ರಶ್ನಿಸುವಂತೆ ಆಗಬೇಕು. ಆ ಮೂಲಕ ಅಂಬೇ ಡ್ಕರ್ ಅವರಿಗೆ ಗೌರವ ತಂದುಕೊಡುವ ಕೆಲಸವಾಗಬೇಕು.

ದಲಿತೇತರರು ಅಂಬೇಡ್ಕರ್‌ರವರನ್ನು ಗಂಭೀರ ವಾಗಿ ಸ್ವೀಕರಿಸಿದ್ದಾರೆಯೇ?: ಬಾಬಾ ಸಾಹೇಬರ ವ್ಯಕ್ತಿತ್ವ, ಸಾಹಿತ್ಯ ಹಾಗೂ ಬರವಣಿಗೆಗಳ ಬಗ್ಗೆ ಅಧ್ಯಯನಶೀಲತೆ ಯನ್ನು ಇಂದಿನ ಯುವ ಸಮೂಹವೇಕೆ ರೂಢಿಸಿ ಕೊಂಡಿಲ್ಲವೆಂಬುದೇ ಅರ್ಥವಾಗದ ತರ್ಕ. ಅಂಬೇ ಡ್ಕರ್ ನೀಡಿರುವ ಹಕ್ಕು-ಸವಲತ್ತುಗಳು ಮಾತ್ರ ಬೇಕು. ಆದರೆ ಅವರು ತೋರಿದ ಧಮ್ಮ, ಹೋರಾಟದ ಮಾರ್ಗ, ಸ್ಫೂರ್ತಿ, ಪ್ರಶ್ನಿಸುವ ಎದೆಗಾರಿಕೆ, ವೈಚಾರಿಕ ನಿಲುವು ಇಂದಿನ ಯುವಕ-ಯುವತಿಯರಿಗೆ ಯಾಕಿಲ್ಲ? ಇಂದು ಪ್ರತಿ ಹಳ್ಳಿಯಲ್ಲೂ ಹಲವು ಯುವಕರು ಕುಡಿತ, ಜೂಜು, ವ್ಯಭಿಚಾರದಂತಹ ಚಟುವಟಿಕೆ ಗಳಲ್ಲಿ ವ್ಯಾಪಕವಾಗಿ ತೊಡಗಿಸಿಕೊಂಡಿದ್ದು, ಅಂಬೇ ಡ್ಕರ್ ಅವರ ಬಗೆಗಿನ ಅಧ್ಯಯನದ ಮೂಲಕ ಅವರ ಆಶಯ ಮತ್ತು ತಮ್ಮ ಖಾಸಗಿ ಬದುಕನ್ನು ಹಸನ ಗೊಳಿಸುವ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಗೆ ನೋಡಿ ದರೆ ಅಂಬೇಡ್ಕರ್ ಅವರ ಬಗ್ಗೆ ಹೆಚ್ಚು ಗಂಭೀರ ಅಧ್ಯಯನ ದಲಿತೇತರರಿಂದಲೂ ಆಗುತ್ತಿದೆ. ಅವರು ಬರೆದ ಇಪ್ಪತ್ತು ಸಾವಿರಕ್ಕೂ ಅಧಿಕ ಪುಟಗಳ ಸಾಹಿತ್ಯ ಇಂದು ವಿಶ್ವಾದ್ಯಂತ ಮೌಲಿಕ ಚರ್ಚೆಗೆ ಒಳಪಟ್ಟಿದೆ. ಬಹಳಷ್ಟು ಚಿಂತಕರು, ಸಂಶೋಧಕರು ಇದು ಹೇಗೆ ಸಾಧ್ಯ ವೆಂದು ತಲೆಕೆಡಿಸಿಕೊಂಡಿದ್ದಾರೆ. ಅಷ್ಟರಮಟ್ಟಿಗೆ ಅಂಬೇ ಡ್ಕರ್ ಸಾಹಿತ್ಯ ಜಾತಿ ಧರ್ಮದ ಎಲ್ಲೆಗಳನ್ನು ಮೀರಿ ಎಲ್ಲರನ್ನೂ ಚಿಂತನೆಗೆ ಹಚ್ಚಿದೆ. ಆದರೆ ದಲಿತರು ಅಥವಾ ತಳ ಸಮುದಾಯದವರು ಅಂಬೇಡ್ಕರ್ ಅವರನ್ನು ಭಾವನಾತ್ಮಕ (emotionally) ವಾಗಿ ಮತ್ತು ಆಧ್ಯಾತ್ಮಿಕ (spiritually)ವಾಗಿ ಸ್ವೀಕರಿಸಿರುವುದನ್ನು ಬಿಟ್ಟರೆ ಅವರಂತೆ ಬೌದ್ಧಿಕವಾಗಿ ಬೆಳೆಯುವ ಕೆಲಸ ಮಾಡುತ್ತಿಲ್ಲ ಎಂದೆನಿಸುತ್ತದೆ. ಆಡಳಿತಾತ್ಮಕ ನಾಗರಿಕ ಸೇವಾ ಕ್ಷೇತ್ರ, ಕಾನೂನು, ಪತ್ರಿಕೋದ್ಯಮ, ಚಾರ್ಟೆಡ್ ಅಕೌಂಟೆಂಟ್ಸ್, ಕಂಪನಿ ಸೆಕ್ರೆಟರಿ, ಟ್ಯಾಕ್ಸ್ ಕನ್ಸಲ್ಟೆಂಟ್ಸ್.... ಈ ರೀತಿ ವೃತ್ತಿಪರವಾಗಿ ಬೆಳೆದು ಉದ್ಯಮಪತಿಗಳಾಗಿ ಜನರಿಗೆ ಉದ್ಯೋಗ ನೀಡಿರುವ ಉದಾಹರಣೆಗಳು ಹಾಲಿ ಇರುವ ಪರಿಶಿಷ್ಟರ ಜನಸಂಖ್ಯೆಗೆ ಹೋಲಿಸಿ ನೋಡಿದಾಗ ಶೇಕಡ ಒಂದರಷ್ಟು ಮೀರಿಲ್ಲವೆಂದರೆ ನಿಜಕ್ಕೂ ಇದು ಬೇಸರದ ಸಂಗತಿ. ಅಂಬೇಡ್ಕರ್‌ರವರು ತಮ್ಮ ಬದುಕಿನುದ್ದಕ್ಕೂ ಜತನದಿಂದ ಕಾಪಾಡಿಕೊಂಡು ಬಂದ ಚಾರಿತ್ರ್ಯ, ನೈತಿಕತೆ, ಪ್ರಜಾಸತ್ತಾತ್ಮಕ ರಾಜ ಕೀಯ ಮೌಲ್ಯಗಳನ್ನು ಕಾಪಾಡುವಲ್ಲಿ ಇಂದಿನ ಪೀಳಿಗೆಯವರು ಪ್ರತಿ ಹಂತದಲ್ಲೂ ಸೋತಿದ್ದಾರೆ.

ಪೊಲಿಟಿಕಲ್ ಔಟ್ ಫಿಟ್ ಆಗುವಲ್ಲಿ ವೈಫಲ್ಯ: `Political outfit' ಆಗಿ ಬೆಳೆಯಲು ಜನ ಅವಕಾಶ ಕಲ್ಪಿಸಿ ಕೊಟ್ಟರೂ ಬದ್ಧತೆಯಿಂದ ಕಾಪಾಡಿ ಕೊಳ್ಳದೆ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ವನ್ನು ಕೆಲವರು 'ಅಂಬೇಡ್ಕರ್ ವಾದಿ' ಎಂಬ ಟ್ಯಾಗ್ ಹಾಕಿಕೊಂಡೇ ಮಾಡಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಬೆಹನ್ ಜಿ ಮಾಯಾವತಿ ಅಪಾರ ಆಸ್ತಿ, ದುಡ್ಡು ಸಂಪಾದಿಸಿಕೊಂಡು ಕೇಂದ್ರ ಸರ್ಕಾರದ ಮರ್ಜಿಗೊಳಗಾಗಿ ಈಗ ಹೋರಾಡುವ ಚೈತನ್ಯ (fighting spirit) ವನ್ನೇ ಕಳೆದುಕೊಂಡು ಗುಹೆಯಲ್ಲಿ ಅವಿತುಕೊಂಡಿರುವ ಸಿಂಹದಂತೆ ಆಗಾಗ್ಗೆ ಪತ್ರಿಕಾ ಹೇಳಿಕೆಗಳನ್ನು ಕೊಡುವುದಷ್ಟಕ್ಕೇ ಸೀಮಿತಗೊಂಡಿರುವುದು ನಮ್ಮ ನಡುವಿನ ದುರಂತ.

ಕರ್ನಾಟಕದ ಮಟ್ಟಿಗೆ ಹೇಳುವು ದಾದರೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾನ್ಯ ವರ್ಗದಲ್ಲಿ ಸ್ಪರ್ಧಿಸಿ ಗೆದ್ದಿರುವ ಒಬ್ಬನೇ ಒಬ್ಬ ಪರಿಶಿಷ್ಟ ಎಂಎಲ್‌ಎ ಇಲ್ಲ. ಆದರೆ ಕುರುಬ ಸಮುದಾಯದಿಂದ ಏಳು ಜನ, ಪರಿಶಿಷ್ಟ ವರ್ಗದಿಂದ 3 ಜನ, ಉಪ್ಪಾರ ಸಮುದಾಯದಿಂದ ಒಬ್ಬರು ಸಾಮಾನ್ಯ ವರ್ಗದಿಂದ ಗೆದ್ದು ತಮ್ಮ ಸಾಮರ್ಥ್ಯ ತೋರಿದ್ದಾರೆ. ಹಿಂದೆ ಕೆ.ಹೆಚ್.ರಂಗನಾಥ್ ಅವ ರೊಬ್ಬರೇ ಸಾಮಾನ್ಯ ಕ್ಷೇತ್ರದಿಂದ ಗೆದ್ದು ತಮ್ಮ ರಾಜಕೀಯ ಸಾಮರ್ಥ್ಯ ತೋರಿದ್ದರು. ಆದರೆ ಇಂದು ಮೀಸಲು ಕ್ಷೇತ್ರಗಳಿಲ್ಲದಿದ್ದರೆ ರಾಜಕಾರಣ ಮಾಡಲು ಸಾಧ್ಯವಿಲ್ಲವೆಂಬ ಸ್ಥಿತಿಗೆ ಇಂದಿನ ತಲೆಮಾರಿನ ದಲಿತ ರಾಜಕಾರಣಿಗಳು ತಲುಪಿ ದ್ದಾರೆ. ದಲಿತ ರಾಜಕಾರಣಿಗಳಿಗೆ `social engi neering' ಸಮಸ್ಯೆ ಇದೆಯಾದರೂ, ಇತರೆ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯ ಸಾಬೀತುಗೊಳಿಸಲು ವಿಪುಲ ಅವಕಾಶಗಳಿವೆ. ಆದರೆ ಮೌಢ್ಯ, ಕಂದಾಚಾರ, ಹೊತ್ತು-ಘಳಿಗೆ, ದೇವಸ್ಥಾನಗಳ ಸುತ್ತಾಟದಲ್ಲಿ ಕಾಲ ಕಳೆಯುತ್ತಾ ಮತ್ತು ಇಂತಹ ಕಾರ್ಯಕ್ರಮಗಳಿಗೆ ಖರ್ಚು ಮಾಡಲು ಸಹ ಹಿಂದು ಮುಂದು ಯೋಚಿಸದಂತಹ ಉದಾ ರತನಕ್ಕೆ ಅನೇಕರು ಜೋತುಬಿದ್ದಿದ್ದಾರೆ. ಬೌದ್ಧಿಕತೆ, ಸೃಜನಶೀಲತೆ, ಕ್ರಿಯಾಶೀಲತೆ ಯಂತಹ ಕ್ಷೇತ್ರಗಳಲ್ಲಿ ಬಾಬಾ ಸಾಹೇಬರು ತೋರಿದ ಉತ್ಸಾಹ ಮತ್ತು ಅರ್ಪಣೆಯನ್ನು ಮರೆತು ಅವರನ್ನು ಭಾವ ನಾತ್ಮಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸ್ವೀಕರಿಸು ವುದರಲ್ಲಿ ಕಾಲ ಕಳೆದಿದ್ದಾರೆ.


ಸಂಘಟನಾತ್ಮಕವಾಗಿಯೂ ಹಿನ್ನಡೆ: ಅಂಬೇಡ್ಕರ್ ರವರ ಸದ್ಗತಿಯ ನಂತರ ಸಾಂಘಿಕ ಶಕ್ತಿ ವರ್ಷ ದಿಂದ ವರ್ಷಕ್ಕೆ ಕುಸಿಯುತ್ತ ಬಂದಿದೆ. ಏಕಾಂಗಿ ಯಾಗಿ ಅಂಬೇಡ್ಕರ್‌ರವರು ಸಾಧಿಸಿದ ಅತ್ಯು ನ್ನತ ಕೆಲಸಗಳನ್ನು ಅವರ ಅನುಯಾಯಿಗಳಾಗಿ ಕೋಟ್ಯಾಂತರ ಜನರಿರುವ ನಾವು ಸಾಧಿಸಲಾ ಗುತ್ತಿಲ್ಲ ಯಾಕೆ? ಸಂಘಟನಾತ್ಮಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳೆಯಬೇಕಾಗಿದ್ದ ಚಳವಳಿ ಇಂದು ವಿವಿಧ ರಾಜಕೀಯ ಪಕ್ಷಗಳ ಅಂಗ ಸಂಸ್ಥೆಗಳಾಗಿ ರೂಪಿತಗೊಂಡಿವೆ. ಮತ್ತೆ ಬಲ ಪಂಥೀಯ ಸಂಘಟನೆಗಳಲ್ಲಿರುವಂತೆ ಪಕ್ಷಕ್ಕಾಗಿ ಕೆಲಸ ಮಾಡುವವರು ಪಕ್ಷ ನಿಷ್ಠರಾಗಿ, ಸಂಘ ಟನೆಗಳಿಗೆ ಕೆಲಸ ಮಾಡುವವರು ಸಂಘಟನೆಗೆ ನಿಷ್ಠರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಏಕೈಕ ಗುರಿ ತಮಗೆ ಬೇಕಾದ ಪಕ್ಷವನ್ನು ಅಧಿಕಾರಕ್ಕೆ ತರುವುದು. ಈ ರೀತಿಯ ಬದ್ಧತೆ, ಅರ್ಪಣಾ ಮನೋಭಾವ, ತ್ಯಾಗಗಳನ್ನು ಎಡಪಂಥೀಯ ಸಂಘಟನೆಗಳಲ್ಲಿ ಕಾಣಬೇಕಿದೆ.

ಕೊನೆಯದಾಗಿ, ಮನುಷ್ಯ ಮನುಷ್ಯನನ್ನು ಗೌರವಿಸುವ ಪ್ರೀತಿಸುವ ಸಮಾಜ ಭಾರತೀಯ ರದ್ದಾಗಬೇಕು. ಅದುವೇ ಅಂಬೇಡ್ಕರ್‌ರವರ ಆಶಯ. ಆದರೆ ಸಂವಿಧಾನ ಜಾರಿಯಾದ 75 ವರ್ಷಗಳ ನಂತರವೂ ಇದೇ ಪರಿಸ್ಥಿತಿ ಇದೆಯೆಂದರೆ ನಿಜಕ್ಕೂ ಅವರಿಗೆ ನಾವು ಅಗೌರವ ತೋರಿದಂತ್ತಲ್ಲವೆ?.

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಕಿಲ್ಕಾರಿ ಕರೆ

ಇದು ಆರೋಗ್ಯ ಇಲಾಖೆಯ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸಲಹಾ ಸೇವೆ

ಮೈಸೂರು,ಏ.13(ಪಿಎಂ)- ಆರೋಗ್ಯ ಇಲಾಖೆಯ 'ಕಿಲ್ಕಾರಿ' ಮೊಬೈಲ್ ಆಧಾರಿತ ಆರೋಗ್ಯ ಸಲಹಾ ಸೇವೆಯು ತಾಯಿ ಮತ್ತು ಶಿಶುಗಳ ಆರೋಗ್ಯ ರಕ್ಷಣೆಗೆ ಮಹತ್ವದ ಪಾತ್ರ ವಹಿಸಲಿದೆ. ಹೌದು, ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ '0124-4451660' ಎಂಬ ಕಿಲ್ಕಾರಿ ಸಂಖ್ಯೆ ಯಿಂದ ಬರುವ ದೂರವಾಣಿ ಕರೆಯನ್ನು ರಿಜೆಕ್ಟ್ (ತಿರಸ್ಕರಿಸದೇ) ಮಾಡದೇ ಆರೋಗ್ಯ ಸಂದೇಶವನ್ನು ಆಲಿಸಬೇಕೆಂ ಬುದು ಆರೋಗ್ಯ ಇಲಾಖೆ ಮನವಿ.





'ಕಿಲ್ಕಾರಿ' ಭಾರತ ಸರ್ಕಾರ ಜಾರಿ ಗೊಳಿಸಿರುವ ಮೊಬೈಲ್ ಫೋನ್ ಮೂಲಕ ನೀಡುವ ಉಚಿತ ಆರೋಗ್ಯ ಸೇವೆಯಾ ಗಿದೆ. ಇದು ಗರ್ಭಧಾರಣೆ, ಗರ್ಭಿಣಿ ಮತ್ತು ಮಗುವಿನ ಆರೋಗ್ಯ ಮಾಹಿತಿಯನ್ನು ಮೊಬೈಲ್ ಫೋನ್‌ಗಳ ಮೂಲಕ ರವಾ ನಿಸಲಿದೆ. ಲಸಿಕೆ, ಆರೋಗ್ಯ ಕ್ರಮಗಳ ಬಗ್ಗೆ ಕರೆ ಮಾಡಿ ಮಾಹಿತಿ ನೀಡುವ ಈ ಕಾರ್ಯಕ್ರಮದಡಿ ಮೈಸೂರು ಜಿಲ್ಲೆಯಲ್ಲಿ ಅಂದಾಜು 37 ಸಾವಿರ ಗರ್ಭಿಣಿಯ ರನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

> "ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗೆ ಇದೊಂದು ಉಪಯುಕ್ತ ಕಾರ್ಯಕ್ರಮ. ಗರ್ಭಿಣಿಯರು ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಇಲ್ಲವೇ ಆಶಾ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಮೊಬೈಲ್ ಸಂಖ್ಯೆ ನೀಡಿ ಈ ಸೇವೆ ಪಡೆಯಬಹುದು. ಈ ಕಾರ್ಯಕ್ರಮದಡಿ ಗರ್ಭ ಧಾರಣೆಯ ಅವಧಿಗೆ ಸಂಬಂಧಿಸಿದ ಆರೋಗ್ಯ ಮಾಹಿತಿ, ಮಗು ಜನಿಸಿದ ನಂತರ, ಶಿಶುವಿನ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಮಾಹಿತಿ ಮತ್ತು ಸಲಹೆ ನೀಡಲಾಗುತ್ತದೆ. ಹಾಗಾಗಿ ಕಿಲ್ಕಾರಿ ಕರೆ ಬಂದಾಗ ತಾಳ್ಮೆಯಿಂದ ಆಲಿಸಬೇಕು. **–ಡಾ.ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ, ಮೈಸೂರು.**

ಅಂತೆಯೇ ಜಿಲ್ಲೆಯಲ್ಲಿ 2025ರ ಜನ ವರಿಯಿಂದ ಮಾರ್ಚ್ ಅವಧಿಯಲ್ಲಿ ಒಟ್ಟಾರೆ 20,934 ಕರೆಗಳ ಮೂಲಕ ಗರ್ಭಿಣಿಯರಿಗೆ ಆರೋಗ್ಯ ಸಂದೇಶ ಗಳನ್ನು ನೀಡಲಾಗಿದೆ. ಅದೇ ರೀತಿಯಲ್ಲಿ (ತಾಲೂಕುವಾರು) ಹೆಚ್‌ಡಿ ಕೋಟೆ ತಾಲೂಕಿನಲ್ಲಿ 1,755 ಕರೆಗಳ ಮೂಲಕ ಆರೋಗ್ಯ ಮಾಹಿತಿ ನೀಡಲಾಗಿದೆ.

ಹಾಗೆಯೇ ಹುಣಸೂರು 2,015, ಕೆಆರ್ ನಗರ 1,557, ಮೈಸೂರು 9,670, ನಂಜನಗೂಡು 2,535, ಪಿರಿಯಾಪಟ್ಟಣ 1,553, ಟಿ.ನರಸೀಪುರ 1,849 ಕರೆಗಳ ಮೂಲಕ ಈ ಅವಧಿಯಲ್ಲಿ ಆರೋಗ್ಯ ಸಂದೇಶ ನೀಡಲಾಗಿದೆ.

ಈ ಉಚಿತ ಮೊಬೈಲ್ ಆರೋಗ್ಯ ಸೇವೆಯು ಗರ್ಭಧಾರಣೆಯ ನಾಲ್ಕನೇ ತಿಂಗಳಿನಿಂದ ಮಗುವಿನ ಮೊದಲ ಜನ್ಮ ದಿನದವರೆಗಿನ ಅವಧಿಯನ್ನು ಒಳಗೊಂ ಡಿದೆ. ಒಬ್ಬ ಗರ್ಭಿಣಿಗೆ ಒಟ್ಟು 42 ಕರೆ ಬರಲಿವೆ. ಇದಲ್ಲದೇ ಮಕ್ಕಳಿಗೆ 0-9 ತಿಂಗಳ ವರೆಗೆ ಹಾಕಿಸಬೇಕಾದ ಲಸಿಕೆಗಳ ಬಗ್ಗೆ ಮಾಹಿತಿಯು ಮುಂಗಡವಾಗಿಯೇ ಕರೆಯ ಮೂಲಕ ತಿಳಿಸಲಾಗುತ್ತದೆ. ಮಾತ್ರ ವಲ್ಲದೇ ಏನಾದರೂ ಹೆಚ್ಚಿನ ಮಾಹಿತಿ ಬೇಕಿದ್ದರೆ ವೈದ್ಯರೊಂದಿಗೆ ಸಮಾಲೋ ಚನೆಗೂ ಅವಕಾಶ ನೀಡಲಾಗಿದೆ.

ಗರ್ಭಧಾರಣೆ ಅಥವಾ ಮಗುವಿನ ಜನನ ಸಂದರ್ಭದಲ್ಲಿ ಆಶಾ ಕಾರ್ಯ ಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಅವರಲ್ಲಿ ಅಥವಾ ಆರೋಗ್ಯ ಕೇಂದ್ರದಲ್ಲಿ ಕಿಲ್ಕಾರಿ ಕರೆಗಳನ್ನು ಸ್ವೀಕರಿಸಲು ಬಯಸುವ ಮೊಬೈಲ್ ಸಂಖ್ಯೆ ನೀಡಿ ನೋಂದಾಯಿಸಬಹುದು. ನಂತರ ಗರ್ಭಿಣಿಯ ಮಾಹಿತಿಯನ್ನು ಭಾರತ ಸರ್ಕಾರದ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್‌ಗೆ ನಮೂದಿಸಲಾಗುತ್ತದೆ. ಮೂಲಕ ಕಿಲ್ಕಾರಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗಲಿದೆ.


ಮಗುವಿಗೆ ವರ್ಷ ತುಂಬುವವರೆಗೆ ಕಿಲ್ಕಾರಿ ಕರೆ ಬರಲಿದ್ದು, ಅಲ್ಲಿಯವರೆಗೆ ತಪ್ಪದೇ ಕರೆ ಸ್ವೀಕರಿಸಿ ಆರೋಗ್ಯದ ಮಾಹಿತಿ ಪಡೆದುಕೊಳ್ಳಬೇಕು. ಕಿಲ್ಕಾರಿ ಕರೆ ತಪ್ಪಿಸಿಕೊಂಡರೆ ಅಥವಾ ಮಾಹಿತಿ ಮತ್ತೊಮ್ಮೆ ಕೇಳಲು ಬಯಸಿದರೆ ನೋಂದಾಯಿತ ಮೊಬೈಲ್ ಸಂಖ್ಯೆ ಯಿಂದ '14423'ಗೆ ಕರೆ ಮಾಡಬಹುದು. ಇದು ಸಹ ಶುಲ್ಕ ರಹಿತವಾಗಿದೆ.

ಏ.20, ಶಿವಶಕ್ತಿ ಸೇನಾ ಪ್ರಶಸ್ತಿಗಾಗಿ ದೇಹದಾರ್ಢ್ಯ ಸ್ಪರ್ಧೆ

ಮೈಸೂರು, ಏ.13(ಜಿಎ)-ಮೈಸೂರು ಜಿಲ್ಲಾ ದೇಹದಾರ್ಢ್ಯ ಮತ್ತು ಫಿಟ್ನೆಸ್ ಸಂಸ್ಥೆ, ರಾಷ್ಟ್ರೀಯ ಶಿವಶಕ್ತಿ ಸೇನಾ ಪಡೆ, ಹಾಗೂ ಆರ್ನಾಲ್ಡ್ ಜಿಮ್‌ಗಳ ಸಂಯು ಕ್ತಾಶ್ರಯದಲ್ಲಿ ಏ.20ರಂದು ವಿಜಯ ನಗರ 2ನೇ ಹಂತ ರೈಲ್ವೆ ಬಡಾವಣೆ ಇಂದಿರಾ ನರ್ಸಿಂಗ್ ಹೋಂ ಮುಂಭಾ ಗದ ಮೈದಾನದಲ್ಲಿ ಮಿಸ್ಟರ್ ಶಿವಶಕ್ತಿ ಸೇನಾ ಮೊದಲಾದ ಪ್ರಶಸ್ತಿಗಾಗಿನ ದೇಹ ದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಕಾರ್ಯ ದರ್ಶಿ ಎಂ.ಮಂಜುನಾಥ್ ಈ ವಿಷಯ ತಿಳಿಸಿ, ವಿವಿಧ ವಿಭಾಗಗಳಲ್ಲಿ ನಡೆಯಲಿದ್ದು, ಮಿಸ್ಟರ್ ಶಿವಶಕ್ತಿ ಸೇನಾ ಪ್ರಶಸ್ತಿ, ಬೆಸ್ಟ್ ಪೋಸರ್ ಪ್ರಶಸ್ತಿಗಳನ್ನು ವಿಜೇತರಿಗೆ ನೀಡ ಲಾಗುವುದು. ಈ ವೇಳೆ 25 ಸಾವಿರದಿಂದ 2 ಸಾವಿರ ರೂಗಳವರೆಗೆ ವಿವಿಧ ಬಹು ಮಾನಗಳಿವೆ. ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ಸ್ಪರ್ಧಿ ಗಳು ಭಾಗವಹಿಸಬಹುದು. ಮಾಹಿತಿಗೆ ಮೊ.7204873915 ಸಂಪರ್ಕಿಸಿ ಎಂದರು.

ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ಮೈಸೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜ್ಞಾನೋದಯ ಪಿಯು ಕಾಲೇಜಿನ ವಿದ್ಯಾರ್ಥಿ ಎಂ.ನಿರಂಜನ ಸ್ವಾಮಿ-551(ಶೇ. 92) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ದ್ದಾರೆ. ಈತ ಆಲನಹಳ್ಳಿ ನಿವಾಸಿ ಮಹೇಶ್ ಮತ್ತು ಮಂಜುಳಾ ದಂಪತಿ ಪುತ್ರ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: mysoorumithra@gmail.com For advertisements: mysoorumithra@gmail.com

ಮೈಸೂರಿಗರಿಗೆ ಸೂರು ನೀಡಿದ ಮನೆ ಮನೆ ಮಾದೇಗೌಡರಿಗೆ ಆತ್ಮೀಯ ಅಭಿನಂದನೆ

ಮೈಸೂರು, ಏ.13(ಎಂಕೆ)– ಸಾಂಸ್ಕೃತಿಕ ನಗರಿ ಮೈಸೂರಿಗರ ಮನಸ್ಸುಗಳಲ್ಲಿ ಮನೆ ಮನೆ ಮಾದೇಗೌಡರೆಂದೇ ಖ್ಯಾತರಾದ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯ(ಸಿಐಟಿಬಿ) ಮಾಜಿ ಅಧ್ಯಕ್ಷರು, ವಿಧಾನಪರಿಷತ್ ಮಾಜಿ ಸದಸ್ಯರು, ಹಿರಿಯ ರಾಜಕಾರಣಿ ಹಾಗೂ ಕುಂಬಾರ ಕೊಪ್ಪಲಿನ ಹಿರಿಯ ಜೀವ ಡಿ.ಮಾದೇಗೌಡರಿಗೆ ಪುಷ್ಪವೃಷ್ಟಿಯೊಂದಿಗೆ ಅತ್ಯಂತ ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು.

ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಡಿ.ಮಾದೇಗೌಡ ಅಭಿನಂದನಾ ಸಮಿತಿ ಮೈಸೂರು ವತಿಯಿಂದ ಭಾನುವಾರ 'ಉಘೇ ಮಾದೇಗೌಡ್ರುಗೆ' ಘೋಷಣೆಯೊಂದಿಗೆ ಆಯೋಜಿಸಿದ್ದ 'ಡಿ.ಮಾದೇಗೌಡರಿಗೆ ಅಭಿನಂದನೆ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ'ದಲ್ಲಿ ಸುತ್ತೂರು ಜಗದ್ಗುರು ವೀರ ಸಿಂಹಾಸನ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಶ್ರೀ ಯೋಗನರಸಿಂಹ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಡಾ.ಭಾಷ್ಯಂ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸೇರಿದಂತೆ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅಭಿಮಾನ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ 'ಮನೆ ಮನೆ ಮಾದೇಗೌಡ' ಶೀರ್ಷಿಕೆಯ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದ ಮಾಜಿ ಉಪಮುಖ್ಯಮಂತ್ರಿ ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, 70ನೇ ದಶಕದಲ್ಲಿಯೇ ನವೋದ್ಯಮ ಮಾದರಿಯಲ್ಲಿ ನಗರದ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಿದ ಡಿ.ಮಾದೇಗೌಡ ಅವರ ಆಲೋಚನಾ ಕ್ರಮ ಎಲ್ಲರಿಗೂ ಮಾದರಿ. ಇಂತಹ ದೂರದೃಷ್ಟಿಯುಳ್ಳ ವ್ಯಕ್ತಿ ನಮ್ಮ ಸಮಾಜದಲ್ಲಿ ಇದ್ದಾರೆ ಎನ್ನುವುದೇ ನಮ್ಮ ಹೆಮ್ಮೆ ಎಂದು ಹೇಳಿದರು.

ಶಾಸಕರಾಗಬೇಕಿತ್ತು: ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಮೈಸೂರಿನ ಕುಂಬಾರ ಕೊಪ್ಪಲಿಗೆ ಒಂದು ಇತಿಹಾಸವಿದ್ದು, ಅಲ್ಲಿನ ಇತಿಹಾಸ ಪುರುಷ ದೊಡ್ಡತಮ್ಮಯ್ಯ (ದೊಡ್ಡತಮ್ಮೇಗೌಡ). ಅವರು ಹೇಳಿದ್ದೆ ವೇದವಾಕ್ಯ. ಸುತ್ತಮುತ್ತಲಿನ ಹಳ್ಳಿಗಳಲ್ಲಿ ನ್ಯಾಯ ಹೇಳುತ್ತಿದ್ದ ದೊಡ್ಡತಮ್ಮಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಬೆಳೆದು, ಅಲ್ಲಿಯೇ ನೆಲೆಸಿದ ಡಿ.ಮಾದೇಗೌಡರು, ಕುಂಬಾರಕೊಪ್ಪಲಿನ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡಿದ್ದಾರೆ. ಸಿಐಟಿಬಿ ಅಧ್ಯಕ್ಷರಾಗಿ ಆಶಾ ಮಂದಿರ ಕಟ್ಟಿದ ಡಿ.ಮಾದೇಗೌಡರು ಶಾಸಕರಾಗಬೇಕಿತ್ತು ಎಂದರು.

ಮೈಸೂರಿನ ಹೃದಯ ಭಾಗ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಯಾದರೆ, ಸುತ್ತಲಿನ ಶಾರದಾದೇವಿನಗರ, ರಾಮಕೃಷ್ಣನಗರ, ನಿವೇದಿತಾನಗರ, ವಿವೇಕಾನಂದನಗರ ಸೇರಿದಂತೆ ಇನ್ನಿತರೆ ಬಡಾವಣೆಗಳು ಮಾದೇಗೌಡರ ಪರಿಕಲ್ಪನೆಯಾಗಿದೆ. ಮೈಸೂರು ಮಹಾರಾಜರು ಮತ್ತು ಮಾದೇಗೌಡರು ನಿರ್ಮಿಸಿದ ನಗರ ಹೊರತುಪಡಿಸಿ ಉಳಿದ ಬಡಾವಣೆಗಳು ಸೂಕ್ತ ಯೋಜನೆಯಿಲ್ಲದೆ ಬಡವಾಗುತ್ತಿವೆ. ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ ಇಲ್ಲವಾಗಿದೆ. ಮೈಸೂರು ವಿಶಾಲವಾಗಿ ಬೆಳೆಯುತ್ತಿದ್ದು, ಸ್ಲಂಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು, ಸಂಸದರು ಎಲ್ಲರೂ ಒಗ್ಗಟ್ಟಿನಿಂದ ಬೃಹತ್ ಮೈಸೂರು ನಗರ ಪಾಲಿಕೆ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಯನ್ನು ಒತ್ತಾಯಿಸಬೇಕು. ಮನವಿ ನೀಡಲು ಮುಂದಾಗಬೇಕು ಎಂದರು.

ನನ್ನ ಕ್ಷೇತ್ರದ ಚೇತನ ಮಾದೇಗೌಡರು: ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ನನ್ನ ಕ್ಷೇತ್ರದ ಚೇತನ ಮನೆ ಮಾದೇಗೌಡರು. ನಾನು ಚಿಕ್ಕ ವಯಸ್ಸಿನಿಂದಲೂ ಮಾದೇಗೌಡರ ಬಗ್ಗೆ ಪ್ರೀತಿ–ಗೌರವ ಇಟ್ಟುಕೊಂಡು ಬೆಳೆದವನು. ಅವರು ಸಿಐಟಿಬಿ ಅಧ್ಯಕ್ಷರಾಗಿ ಮನೆ ಮನೆ ಮಾದೇಗೌಡರಾಗಿ ಹೆಸರಾದರು. ಆಶಾಮಂದಿರ ಯೋಜನೆ ರೂಪಿಸಿ ಸಾವಿರಾರು ಮಂದಿಗೆ ಆಶ್ರಯ ನೀಡಿದವರು. ಸರ್ಕಾರಿ ಕೆಲಸವಾದರೂ ಅದರಲ್ಲಿ ಇಚ್ಛಾಸಕ್ತಿಯುಳ್ಳವರಾಗಿದ್ದ ಅವರ ವ್ಯಕ್ತಿತ್ವ ದೊಡ್ಡದು. ಮಾದೇಗೌಡರು ಕುಂಬಾರ ಕೊಪ್ಪಲಲ್ಲಿ ಹುಟ್ಟಿದ್ದಕ್ಕೆ ಕುಂಬಾರಕೊಪ್ಪಲು ಪಾವನವಾಯಿತು ಎಂದು ಬಣ್ಣಿಸಿದರು.

ನಗರದಲ್ಲಿ ಕಸ ನಿರ್ವಹಣೆಗೆ ಈಗಲೂ ಪ್ರಯಾಸ ಪಡುತ್ತಿದ್ದೇವೆ. ಆದರೆ ಮಾದೇಗೌಡರು ಆ ಕಾಲದಲ್ಲಿಯೇ ಕಸ ನಿರ್ವಹಣೆ ಘಟಕ ಸ್ಥಾಪಿಸಿ ನಗರ ಸ್ವಚ್ಛತೆಗೆ ಆದ್ಯತೆ ನೀಡಿದ್ದರು. ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗಾಗಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮನವೊಲಿಸಿ ಅನೇಕ ಬಾರಿ ಅನುದಾನ ಒದಗಿಸಿದ್ದರು. ಕುಂಬಾರ ಕೊಪ್ಪಲು ಅಭಿವೃದ್ಧಿಯಲ್ಲಿ, ಅಲ್ಲಿನ ಅದ್ದೂರಿ ಮಹದೇಶ್ವರ ಜಾತ್ರೆ ನಡೆಯುವಲ್ಲಿಯೂ ಕಾರಣಕರ್ತರಾಗಿದ್ದಾರೆ. ಸಮಾಜದ ಒಳಿತಿಗಾಗಿ ಅವರ ರಾಜಕೀಯ ಜೀವನ ಇನ್ನಷ್ಟು ಉನ್ನತವಾಗಬೇಕಿತ್ತು ಎಂದರು.

ಸೂರು ಕೊಟ್ಟ ಶೂರ: ಅಭಿನಂದನಾ ಗ್ರಂಥ ಕುರಿತು ಮಾತನಾಡಿದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ, ಎಲ್ಲರಿಗೂ ಮನೆ(ಸೂರು) ಬಹಳ ಮುಖ್ಯವಾಗಿದ್ದು, ನೆಲೆ ನಿಲ್ಲುವ ವಿಶ್ರಾಂತಿ ತಾಣವೇ ಮನೆ. ಅಂತಹ ಮನೆ ಅಥವಾ ಸೂರಿಗೆ ಪರಿತಪಿಸುವ ಮಂದಿಯೇ ಜಾಸ್ತಿ ಮನೆ ಕಟ್ಟಬೇಕು ಎಂದವರ ಮನೆ ಬಾಗಿಲಿಗೆ ಹೋಗಿ ಸೂರು ಕೊಟ್ಟ ಶೂರ ಡಿ.ಮಾದೇಗೌಡರು. ತಮ್ಮ ಬದುಕಿನುದ್ದಕ್ಕೂ ಬಂದಿದ್ದನ್ನು ಸ್ವೀಕರಿಸಿ, ಸಮಾಜಕ್ಕೆ ಸಾರ್ಥಕ ಸೇವೆ ನೀಡಿರುವ ಮಾದೇಗೌಡರ ಸೇವೆಯನ್ನು ದಾಖಲಿಸುವ ನಿಟ್ಟಿನಲ್ಲಿ ಅಭಿನಂದನಾ ಗ್ರಂಥ ಹೊರತಂದಿದ್ದೇವೆ ಈ ಮೂಲಕ ಪುಸ್ತಕ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ ಎಂದರು.

ಒಂದುಗೂಡಿಸುವಿಕೆಯಿಂದ ಯಶಸ್ಸು: ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ಧರ್ಮ ಮತ್ತು ರಾಜಕೀಯ ಎರಡನ್ನೂ ಸಮಾನಚಿತ್ತದಿಂದ ಒಂದುಗೂಡಿಸಿಕೊಂಡು ಕೆಲಸ ಮಾಡಿದ್ದರಿಂದ ಆಶಾಮಂದಿರ ಮತ್ತು ಮಲೈಮಹದೇಶ್ವರ ಬೆಟ್ಟವನ್ನು ಅಭಿವೃದ್ಧಿ ಮಾಡುವ ಯೋಜನೆ ಯಶಸ್ವಿಯಾಗಲು ಸಾಧ್ಯವಾಯಿತು. ಸ್ವಾಮೀಜಿಯವರ ಆಶೀರ್ವಾದ, ಎಲ್ಲಾ ಪಕ್ಷದವರೊಂದಿಗಿನ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರಿಂದ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಾಯಿತು. ಹಾಗೆಯೇ ಧರ್ಮ, ರಾಜಕಾರಣ, ಸಾಹಿತ್ಯವನ್ನು ಒಂದುಗೂಡಿಸಿಕೊಂಡಿದ್ದರಿಂದಲೇ ಯಾರಿಗೂ ಯಾವುದೇ ವಿವಿಧ ಮನಸ್ತಾಪ ಉಂಟಾಗದಂತೆ ಬಡಾವಣೆಗಳಿಗೆ, ವೃತ್ತಗಳಿಗೆ ನಾಮಕರಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಾಧ್ಯವಾಯಿತು ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವೇದಶ್ರೀ, ಸುಜಾತ, ರಾಜೇಶ್ ಪಡಿಯಾರ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಅಭಿನಂದನಾ ಸಮಿತಿ ಅಧ್ಯಕ್ಷ ಎಂ.ವಿ.ದೇವಿಪ್ರಸಾದ್ ಸಮಾರಂಭ ಅಧ್ಯಕ್ಷತೆ ವಹಿಸಿ, ಸ್ವಾಗತ ಕೋರಿದರು. ಶ್ರೀಮತಿ ನಾಗರತ್ನ ಮಾದೇಗೌಡ, ಶಾಸಕ ಟಿ.ಎಸ್.ಶ್ರೀವತ್ಸ ಮಾಜಿ ಶಾಸಕರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಬಿ.ಆರ್.ಪಾಟೀಲ್, ಮಾಜಿ ಸಂಸದ ಪ್ರತಾಪ್‌ಸಿಂಹ, ಐಎಎಸ್ ಅಧಿಕಾರಿ ಜಯರಾಂ ರಾಯಪುರ ಮತ್ತಿತರರು ಉಪಸ್ಥಿತರಿದ್ದರು.

ಗೌಡರ ಸಾಧನೆ ಸಾರಿದ ಯತಿಗಳು, ಹಿರಿಯ ನಾಯಕರು



ಮೈಸೂರು ಕಲಾಮಂದಿರದಲ್ಲಿ ಮನೆ ಮನೆ ಮಾದೇಗೌಡರೆಂದೇ ಖ್ಯಾತರಾದ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯ(ಸಿಐಟಿಬಿ) ಮಾಜಿ ಅಧ್ಯಕ್ಷರು, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡರು ಹಾಗೂ ಅವರ ಧರ್ಮಪತ್ನಿ ನಾಗರತ್ನ ಅವರಿಗೆ ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಶ್ರೀ ಯೋಗನರಸಿಂಹ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಡಾ.ಭಾಷ್ಯಂ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರಿದ್ದರು.

ಕತ್ತಲು ಆವರಿಸಿರುವ ಮೈಸೂರನ್ನು ಬೆಳಕಿನತ್ತ ತರಬೇಕಿದೆ; ಡಿ.ಮಾದೇಗೌಡರ ಆಶಯ

ನಾನು ಮುಡಾ ಅಧ್ಯಕ್ಷನಾಗಿರಲಿಲ್ಲ. ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷನಾಗಿದ್ದೆ. ಈಗ ವಿಶ್ವಸ್ಥ ಎಂಬ ಪದ ಇಲ್ಲ ಎನ್ನುತ್ತಲೇ ಮುಡಾ ಹಗರಣ ವಿಚಾರವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಮಾದೇಗೌಡರು, ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿ ಸ್ಥಾಪಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಗೆ(ಮುಡಾ ಎದುರು) ಮೆರವಣಿಗೆ ಮುನ್ನ ಮಾಲಾರ್ಪಣೆ ಮಾಡಬೇಕು ಎಂದುಕೊಂಡಿದ್ದೆ ಆದರೆ ಅದಕ್ಕೆ ಅವಕಾಶವಾಗಲಿಲ್ಲ. ನನ್ನ ಅವಧಿಯಲ್ಲೇ 40 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡಿದ ವಿಶ್ವಸ್ಥ ಮಂಡಳಿ ಬಾಗಿಲು ಹಾಕಿಕೊಂಡಿದೆ ಎಂದರೆ ಎದೆಯಲ್ಲಿ ಬಿರುಕು ಬಿಟ್ಟಾಂತಾಗುತ್ತದೆ. ತಿರುಪತಿ ಮಾದರಿಯಲ್ಲಿ ಮಲೈಮಹದೇಶ್ವರ ಬೆಟ್ಟದ ಅಭಿವೃದ್ಧಿ ಜೊತೆಗೆ ಮೈಸೂರಿಗೆ ಕವಿದಿರುವ ಕತ್ತಲೆಗೆ ರಾಜಕೀಯವನ್ನು ಮಿಶ್ರಣ ಮಾಡದೇ ವ್ಯವಸ್ಥೆಯ ಕಣ್ಣು ತೆರೆಸಬೇಕಾಗಿದೆ. ಎಲ್ಲರೂ ಒಗ್ಗಟ್ಟಾಗಿ ವಿಶ್ವಸ್ಥ ಮಂಡಳಿಗೆ ಕಾಯಕಲ್ಪ ತರುವ ಕೆಲಸ ಮಾಡೋಣ ಎಂದು ಆಶಯ ವ್ಯಕ್ತಪಡಿಸಿದರು.


ಮಾದೇಗೌಡರು ಸಹಸ್ರಚಂದ್ರ ದರ್ಶನದ ವರ್ಷಕಂಡ, ಚಂದ್ರಮನ ವ್ಯಕ್ತಿತ್ವದವರು...

ಡಿ.ಮಾದೇಗೌಡರ ವ್ಯಕ್ತಿತ್ವ, ಇಂದಿಗೂ ನೋಡಿದ ಕೂಡಲೇ ಕವನ ಬರೆಯಬಹುದಾದಂತಹ ಚಂದ್ರಮನ ರೀತಿಯಲ್ಲಿದೆ. ಆಧ್ಯಾತ್ಮಕ ಶ್ರದ್ಧೆಯೊಂದಿಗೆ ಸಮಾಜಕ್ಕೆ ಪೂರಕವಾಗಿ ಅವರ ನೀಡಿದ ಸೇವೆ ಶ್ಲಾಘನೀಯ. ಸೇವಾ ರೂಪದಲ್ಲಿ ಲೋಕಕಲ್ಯಾಣ ಕಾರ್ಯಗಳನ್ನು ಮಾಡಿರುವ ಅವರು ಅಭಿವೃದ್ಧಿ ಕನಸುಗಳನ್ನು ಕಾಣುವಲ್ಲಿ ನಿಸ್ಸೀಮರು. ದೂರದೃಷ್ಟಿ ಅವರ ಮಾರ್ಗದರ್ಶನ ಪ್ರಸ್ತುತ ಸಮಾಜಕ್ಕೆ ಅಗತ್ಯವಿದೆ.

- ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ

ಸಮಾಜದ ಹಿತ ಚಿಂತಕ ಮಾದೇಗೌಡರು

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಂದೇಶ



ಮೈಸೂರು, ಏ.13–ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಬೇಕಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಂದೇಶದ ಮೂಲಕ ಡಿ.ಮಾದೇಗೌಡರಿಗೆ ಅಭಿನಂದನೆ ಸಲ್ಲಿಸಿದರು. ಮಾದೇಗೌಡರು ಸರಳ–ಸಜ್ಜನಿಕೆ ಸಹೃದಯದ ಸುಸಂಸ್ಕೃತ ವ್ಯಕ್ತಿ. ಹಲವಾರು ದಶಕಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಲ್ಲೆ. ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾಗಿ ಶ್ರದ್ಧೆ, ನಿಷ್ಠೆ ಮತ್ತು ಬದ್ಧತೆಯುಳ್ಳ ಅಧಿಕಾರ ನೀಡಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಹೆಸರಾಗಿದ್ದಾರೆ. ಸಮಾಜಮುಖಿಯಾಗಿ ಭಾರತ ಸೇವಾದಳ ಮತ್ತು ಯೂತ್ ಹಾಸ್ಟೆಲ್ ಕರ್ನಾಟಕ ಘಟಕಗಳ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿ ಕೀರ್ತಿ ಸಂಪಾದಿಸಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮ ಮತ್ತು ಮಲೈಮಹಾದೇಶ್ವರರ ಒಲುವೆಯ ಭಕ್ತರಾಗಿ, ಸಮಾಜದ ಹಿತ ಚಿಂತಕರಾಗಿ ಕಾರ್ಯನಿರ್ವಹಿಸಿರುವ ಮಾದೇಗೌಡರ ವಿಚಾರ ಮತ್ತು ಚಿಂತನೆಗಳನ್ನೊಳಗೊಂಡ ಅಭಿನಂದನ ಗ್ರಂಥ ಹೊರತರುತ್ತಿರುವುದು ಹೆಮ್ಮೆಯ ವಿಷಯ. ಈ ಸುಸಂದರ್ಭದಲ್ಲಿ ಭಗವಂತನು ಡಿ.ಮಾದೇಗೌಡರಿಗೆ ಮತ್ತು ಅವರ ಕುಟುಂಬದವರಿಗೆ ಆಯಸ್ಸು, ಆರೋಗ್ಯ ಮತ್ತು ಸನ್ಮಂಗಳ ಉಂಟು ಮಾಡಲಿ ಎಂದು ಈ ಮೂಲಕ ಶುಭ ಹಾರೈಸುತ್ತೇನೆ ಎಂದು ಸಂದೇಶ ನೀಡಿದರು.

ರಾಜಋಷಿ ಸದೃಶ್ಯ ವ್ಯಕ್ತಿತ್ವ...

ಸಮಾಜದ ಶಿಕ್ಷಣದ ಬಗ್ಗೆ ಸದಾ ಚಿಂತಿಸುವ ಡಿ.ಮಾದೇಗೌಡರ ಜೀವನ, ಅವರು ಸಲ್ಲಿಸಿರುವ ಸಮಾಜ ಸೇವೆ, ಅವರಲ್ಲಿನ ಸಾಮಾಜಿಕ ನಾಯಕತ್ವ, ಆಧ್ಯಾತ್ಮ ಮತ್ತು ಧಾರ್ಮಿಕ ಭಕ್ತಿ ಅವರನ್ನು ರಾಜಋಷಿ ಸದೃಶ್ಯ ವ್ಯಕ್ತಿತ್ವದವರನ್ನಾಗಿಸಿದೆ. ದಿವ್ಯತ್ರಯರ ಆಶೀರ್ವಾದದೊಂದಿಗೆ ದಿಟ್ಟತನ, ಸಾಮರಸ್ಯ ಹಾಗೂ ವಿವೇಕದಿಂದ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸಬಲ್ಲ ಮಾದೇಗೌಡರ ಜೊತೆಗೆ ನಾವೆಲ್ಲರೂ ಸೇರಿ ಸಾಮಾಜಿಕ ಪರಿವರ್ತನೆಯ ಹೋರಾಟ ನಡೆಸಬೇಕಿದೆ.

- ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಅಧ್ಯಕ್ಷರು ಶ್ರೀ ರಾಮಕೃಷ್ಣ ಆಶ್ರಮ ಮೈಸೂರು

ತಂದೆಯ ಆಶಯದಂತೆ ದೇವರು ಮೆಚ್ಚುವಂತ ಜೀವನ ಮಾದೇಗೌಡರದು....

ಹುಟ್ಟಿದ ಊರನ್ನೇ ಮೈಸೂರು ನಗರವನ್ನಾಗಿ ಮಾಡಿದ ಡಿ.ಮಾದೇಗೌಡರು. ತಮ್ಮ ತಂದೆ ದೊಡ್ಡತಮ್ಮಯ್ಯ ಅವರ ಆಶಯಕ್ಕೆ ಪೂರಕವಾಗಿ ದೇವರು ಮೆಚ್ಚುವಂತಹ ಜೀವನ ನಡೆಸಿದ್ದಾರೆ. ಯಾವುದೇ ಸಮಾಜಮುಖಿ ಕೆಲಸಗಳನ್ನು ಮುನ್ನಡೆಸುವ ಅಭಿರುಚಿಯುಳ್ಳವರಾಗಿದ್ದಾರೆ.

- ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಸುತ್ತೂರು ಜಗದ್ಗುರು ವೀರ ಸಿಂಹಾಸನ ಮಠ


ಮಾದೇಗೌಡರಿಗೆ ಪದ್ಮಶ್ರೀ ಲಭಿಸಲಿ...

ಮಾದೇಗೌಡರು ಸಾಮಾನ್ಯ ವ್ಯಕ್ತಿಯಲ್ಲ. ಗಗನಕ್ಕೆ, ಸಮುದ್ರಕ್ಕೆ ಹೇಗೆ ಉದಾಹರಣೆ ಇಲ್ಲವೋ ಹಾಗೆಯೇ ಮಾದೇಗೌಡರಿಗೆ ಉದಾಹರಣೆ ಇಲ್ಲ ಮಂತ್ರಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಹೃದಯಸ್ಪರ್ಶಿಯಾಗಿ ಬದುಕಿದ ಮಾದೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ದೊರೆಯಬೇಕು.

- ಡಾ.ಭಾಷ್ಯಂ ಸ್ವಾಮೀಜಿ, ಅಧ್ಯಕ್ಷರು, ಶ್ರೀ ಯೋಗನರಸಿಂಹ ದೇವಸ್ಥಾನ ಟ್ರಸ್ಟ್

ಸಾರೋಟಿನಲ್ಲಿ ಡಿ.ಮಾದೇಗೌಡರ ಅದ್ದೂರಿ ಮೆರವಣಿಗೆ

● ಮೊಳಗಿದ 'ಉಘೇ ಮಾದೇಗೌಡ್ರುಗೆ' ಜಯಘೋಷ ● ಜಾನಪದ ಕಲಾತಂಡಗಳ ಮೆರುಗು



ಮೆರವಣಿಗೆಯಲ್ಲಿ ಸಾರೋಟಿನಿಂದ ಅಭಿಮಾನಿಗಳಿಗೆ ನಮಸ್ಕರಿಸುತ್ತಿರುವ ಡಿ.ಮಾದೇಗೌಡರು. ಅವರ ಪತ್ನಿ ನಾಗರತ್ನ ಹಾಗೂ ಮೊಮ್ಮಗಳಾದ ಸಾಧನ ಸಹ ಅವರ ಜೊತೆಯಲ್ಲಿದ್ದಾರೆ.

ಮೈಸೂರು,ಏ.13(ಪಿಎಂ)– ಅವಿಸ್ಮರಣೀಯ ಅಭಿನಂದನಾ ಸಮಾರಂಭಕ್ಕೂ ಮುನ್ನ ಡಿ.ಮಾದೇಗೌಡರನ್ನು ಸಾರೋಟಿನಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ 'ಉಘೇ ಮಾದೇಗೌಡ್ರುಗೆ' ಜಯಘೋಷ ಮೊಳಗಿದವು.

ಅಲಂಕೃತ ಸಾರೋಟಿನಲ್ಲಿ ತಮ್ಮ ಧರ್ಮಪತ್ನಿ ಕೆ.ಎಸ್. ನಾಗರತ್ನ ಅವರೊಂದಿಗೆ ಆಸೀನರಾದ ಡಿ.ಮಾದೇಗೌಡರನ್ನು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅತ್ಯಂತ ಗೌರವಪೂರ್ವಕವಾಗಿ ಮೆರವಣಿಗೆ ಮೂಲಕ ಸಮಾರಂಭ ಆಯೋಜಿಸಿದ್ದ ಕಲಾಮಂದಿರಕ್ಕೆ ಕರೆದೊಯ್ಯಲಾಯಿತು. ಸಾರೋಟಿನಲ್ಲಿ ಮಾದೇಗೌಡರ ಮೊಮ್ಮಗಳಾದ ಸಾಧನಾ ಸಹ ಆಸೀನರಾಗಿದ್ದರು.

ಪೂಜಾ ಕುಣಿತ, ವೀರಗಾಸೆ, ಗೊರವರ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ತಮ್ಮ ಕಲಾ ಪ್ರದರ್ಶನದ ಮೂಲಕ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಜೊತೆಗೆ ತಮಟೆಯ ಸದ್ದು ಹಾಗೂ ಮಂಗಳವಾದ್ಯಗಳ ಸಂಗೀತವು ಮೆರವಣಿಗೆ ಸಂಭ್ರಮವನ್ನು ಇಮ್ಮಡಿಗೊಳಿಸಿದವು. ಅಲ್ಲದೆ, ಬ್ಯಾಂಡ್ ಸಂಗೀತವೂ ಮೊಳಗಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಜೊತೆಗೆ ಗಾರುಡಿ ಗೊಂಬೆಗಳ ಮೋಡಿಯೂ ಮೂಡಿಬಂದಿತ್ತು.

ಇಡೀ ಮೆರವಣಿಗೆಯು ಮಾದೇಗೌಡರ ಮೇರು ವ್ಯಕ್ತಿತ್ವ ಅನಾವರಣಗೊಳಿಸಿತ್ತಲ್ಲದೆ, ಅಂತಹ ಜನನಾಯಕನಿಗೆ ಗೌರವ ಸೂಚಕವಾಗಿಯೂ ಕಂಡು ಬಂದಿತು. ಮಾದೇಗೌಡರ ಯಶೋಗಾಥೆ, ಸಮಾಜ ಸೇವೆಯನ್ನು ಮೆರವಣಿಗೆಯು ಪ್ರತಿಬಿಂಬಿಸಿತು.

ಸಿಐಟಿಬಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮಾದೇಗೌಡರು ಆಶಾಮಂದಿರ ಯೋಜನೆ ಅನುಷ್ಠಾನಗೊಳಿಸಿ ಬಡಾವಣೆ ನಿರ್ಮಿಸುವಲ್ಲಿ ತೋರಿದ ಬದ್ಧತೆ ಹಾಗೂ ಮನೆ–ನಿವೇಶನ ಹಂಚುವಲ್ಲಿ ಅವರು ಪಟ್ಟ ಶ್ರಮದ ಬಗ್ಗೆ ಮೆರವಣಿಗೆಯಲ್ಲಿ ಕಂಡು ಬಂದ ಘೋಷವಾಕ್ಯಗಳು ಅನಾವರಣಗೊಳಿಸಿದವು.

'ಸೂರಿಲ್ಲದವರಿಗೆ ಸೂರು ಕೊಟ್ಟ ಸರದಾರ', 'ದಿವ್ಯತ್ರಯರ ಪ್ರೇರಣೆಯಿಂದ ಶಾರದಾದೇವಿನಗರ, ರಾಮಕೃಷ್ಣನಗರ ಮತ್ತು ವಿವೇಕಾನಂದನಗರ ನಿರ್ಮಿಸಿದವರು', 'ಪರಿಸರ ಸಂರಕ್ಷಣೆಯಲ್ಲಿ ಧನ್ಯತೆ ಕಂಡವರು', 'ಜನಸೇವೆಯಲ್ಲಿ ಜನಾರ್ಧನನ ಕಂಡವರು', '30 ವರ್ಷಗಳ ಹಿಂದೆಯೇ 30 ಸಾವಿರ ನಿವೇಶನ ಹಾಗೂ ಮನೆಗಳನ್ನು ಅರ್ಹರಿಗೆ ಒದಗಿಸಿಕೊಟ್ಟವರು' ಎಂಬಿತ್ಯಾದಿ ವಾಕ್ಯಗಳು ಮೆರವಣಿಗೆಯಲ್ಲಿ ಅನಾವರಣಗೊಳ್ಳುವ ಮೂಲಕ ಮಾದೇಗೌಡರ ಮೇರು ವ್ಯಕ್ತಿತ್ವವನ್ನು ಪ್ರತಿಬಿಂಬಿಸಿದವು.

ಕೃಷಿ ಸಂಸ್ಕೃತಿ ಪ್ರತಿಬಿಂಬಿಸುವ ಹತ್ತಾರು ಎತ್ತಿನ ಗಾಡಿಗಳು, ಮೈಸೂರಿನ ರಾಜ ಪರಂಪರೆಯ ಪ್ರತೀಕವಾದ ಟಾಂಗಾಗಳು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವೆನಿಸಿತು. ಹಳೇ ಡಿಸಿ ಕಚೇರಿ ಬಳಿಯ ಮಹಾರಾಜ ಪದವಿಪೂರ್ವ ಕಾಲೇಜು ಸಮೀಪದಿಂದ ಆರಂಭಗೊಂಡ ಮೆರವಣಿಗೆಯು, ಜೆಎಲ್‌ಬಿ ರಸ್ತೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತ (ಮೆಟ್ರೋಪೋಲ್ ಸರ್ಕಲ್) ಹಾಗೂ ಹುಣಸೂರು ರಸ್ತೆಯಲ್ಲಿ ಸಾಗಿ ಕಲಾಮಂದಿರ ಆವರಣದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಅನೇಕ ಗಣ್ಯರು ಸೇರಿದಂತೆ ಮಾದೇಗೌಡರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನೆಚ್ಚಿನ ನಾಯಕನಿಗೆ ಗೌರವಾಭಿಮಾನ ಸಲ್ಲಿಸಿದರು.



ಮೆರವಣಿಗೆಯಲ್ಲಿ ಸಾಗಿದ ಜಾನಪದ ಕಲಾತಂಡಗಳನ್ನು ಕಾಣಬಹುದು.

ಯತ್ನಾಳ್ ಮಾತನಾಡುವ ವೇಳೆ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ವ್ಯಕ್ತಿ



ಲಿಂಗಸುಗೂರು, ಏ. 13– ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ಘಟನೆ ಪಟ್ಟಣದಲ್ಲಿ ಭಾನುವಾರ ನಡೆದಿದೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆ ಸಂಘಟನೆ ಹಮ್ಮಿಕೊಂಡಿದ್ದ ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಯತ್ನಾಳ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ವೇದಿಕೆ ಹಿಂಭಾಗದಿಂದ ಪ್ರವೇಶಿಸಿದ ವ್ಯಕ್ತಿ ತನ್ನ ಬೆನ್ನಲ್ಲಿ ಮಚ್ಚು ಇಟ್ಟುಕೊಂಡಿದ್ದ. ಇದನ್ನು ಗಮನಿಸಿದ ಸಂಘಟನೆ ಕಾರ್ಯಕರ್ತರು ಎಚ್ಚೆತ್ತುಕೊಂಡು ಅವನನ್ನು ಹಿಡಿದು ಸ್ಥಳದಲ್ಲಿದ್ದ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಚ್ಚು ಹಿಡಿದು ಬಂದ ವ್ಯಕ್ತಿ ಹಟ್ಟಿ ಪಟ್ಟಣದ ಶ್ರೀನಿವಾಸ ಎಂದು ಹೇಳಲಾಗುತ್ತಿದೆ. ಆತನನ್ನು ಪಟ್ಟಣದ ಪೊಲೀಸ್ ಠಾಣೆಗೆ ಕರೆತಂದು ಹೆಚ್ಚುವರಿ ಎಸ್‌ಪಿ ಜಿ.ಹರೀಶ ವಿಚಾರಣೆ ನಡೆಸಿದ್ದಾರೆ. ಬಿಗಿ ಭದ್ರತೆ ಇದ್ದರೂ ವ್ಯಕ್ತಿ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ್ದರಿಂದ ಕೆಲ ಸಮಯ ಆತಂಕಕ್ಕೆ ಕಾರಣವಾಗಿತ್ತು.

ಮೈಸೂರು ಮಿತ್ರ

ಮತಾಂತರಗೊಳ್ಳುವಂತೆ ಪತ್ನಿಗೆ ಪತಿ ಒತ್ತಾಯ

ಶ್ರೀರಂಗಪಟ್ಟಣದಲ್ಲಿ ಗುಂಪು ಘರ್ಷಣೆ; ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

ಶ್ರೀರಂಗಪಟ್ಟಣ: ಪತಿಯು ತಮ್ಮ ಪತ್ನಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಹಲವರು ಗಾಯಗೊಂಡಿರುವ ಘಟನೆ ಪಟ್ಟಣದಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಇಲ್ಲಿನ ಮುಖ್ಯ ರಸ್ತೆ ನಿಮಿಷಾಂಬ ಮೆಟಲ್ ಎದುರು ಘರ್ಷಣೆ ನಡೆದು ತಾಲೂಕಿನ ಪಾಲಹಳ್ಳಿ ಗ್ರಾಮದ ಶ್ರುತಿ ಮತ್ತು ಅವರ ಮಕ್ಕಳಾದ ಲಕ್ಷ್ಮಿ, ರವಿಕಿರಣ್ ಹಾಗೂ ಲಕ್ಷ್ಮಿ ಅವರ ಪತಿ ಶ್ರೀಕಾಂತ್ ಗಾಯಗೊಂಡಿದ್ದಾರೆ. ಶ್ರುತಿ ಮತ್ತು ಲಕ್ಷ್ಮಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಕ್ಷ್ಮಿ ಅವರ ಪತಿ ಶ್ರೀಕಾಂತ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಲಹಳ್ಳಿ ಗ್ರಾಮದ ಶ್ರೀಕಾಂತ್ ಮತ್ತು ಲಕ್ಷ್ಮಿ 15 ವರ್ಷಗಳ ಹಿಂದೆ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶ್ರೀಕಾಂತ್ ಮತ್ತು ಲಕ್ಷ್ಮಿ ಅವರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಅವರ ಬಂಧುಗಳು ತಿಳಿಸಿದ್ದಾರೆ.

ಘಟನೆ ಸಂಬಂಧ ಲಕ್ಷ್ಮಿ ಅವರ ಸಹೋದರ ರವಿಕಿರಣ್ ಪೊಲೀಸರಿಗೆ ದೂರು ನೀಡಿದ್ದು, ಲಕ್ಷ್ಮಿ ಅವರ ಪತಿ ಶ್ರೀಕಾಂತ್, ಹರೀಶ್, ನಾಗಿಣಿ, ಕೃಷ್ಣವೇಣಿ, ರವಿಕುಮಾರ್, ಸುಬ್ರಹ್ಮಣ್ಯ, ಪ್ರಭಾ, ಪ್ರಶಾಂತ್ ಮತ್ತು ಸಾಗರ್ ವಿರುದ್ಧ ಪಟ್ಟಣ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ರವಿಕಿರಣ್ ಇತರರ ವಿರುದ್ಧ ಶ್ರೀಕಾಂತ್ ಅವರ ಬಂಧುಗಳೂ ಪ್ರತಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಕಾಂತ್ ಮತ್ತು ಅವರ ಪೋಷಕರು ನಾಲ್ಕು ವರ್ಷಗಳ ಹಿಂದೆಯೇ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದು, ಶ್ರೀಕಾಂತ್ ತಮ್ಮ ಹೆಸರನ್ನು ಪೀಟರ್ ಎಂದು ಬದಲಿಸಿಕೊಂಡಿದ್ದಾರೆ. ನನ್ನಿಂದ ಹಣ ಪಡೆದು ತಾಲೂಕಿನ ಮೊಗರಹಳ್ಳಿ ಮಂಟಿ ಗ್ರಾಮದಲ್ಲಿ ಚರ್ಚ್ ಕಟ್ಟಿಕೊಂಡಿದ್ದಾರೆ. ತಮ್ಮ ಪತ್ನಿ ಅಂದರೆ ನನ್ನ ಅಕ್ಕ ಲಕ್ಷ್ಮಿ ಅವರನ್ನೂ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಪೀಡಿಸುತ್ತಿದ್ದು, ಒಪ್ಪದಿದ್ದಾಗ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ನ್ಯಾಯ ಮಾಡಲು ಶ್ರೀಕಾಂತ್ ಶನಿವಾರ ಪಟ್ಟಣದ ತಮ್ಮ ಸಂಬಂಧಿ ರವಿಕುಮಾರ್ ಅವರ ಮನೆಗೆ ಕರೆದು ನನ್ನ ತಾಯಿ ಶ್ರುತಿ, ಅಕ್ಕ ಲಕ್ಷ್ಮಿ ಮತ್ತು ನನ್ನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ರವಿಕಿರಣ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ನನ್ನ ಪತಿ ಶ್ರೀಕಾಂತ್ ಪದೇ ಪದೆ ಒತ್ತಾಯ ಮಾಡುತ್ತಿದ್ದರು. ಮತಾಂತರ ಆಗದಿದ್ದರೆ ಮಗನ ಚಿಕಿತ್ಸೆಗೆ ಹಣ ಕೊಡುವುದಿಲ್ಲ ಎಂದು ಹೇಳುತ್ತಿದ್ದರು. ಪ್ರತಿ ಭಾನುವಾರ ಚರ್ಚ್‌ಗೆ ಕಡ್ಡಾಯವಾಗಿ ಬರಬೇಕು ಎಂದು ಬಲವಂತ ಮಾಡುತ್ತಿದ್ದರು ಎಂದು ಲಕ್ಷ್ಮಿ ಕೂಡ ಆರೋಪಿಸಿದ್ದಾರೆ.



ಶ್ರೀರಂಗಪಟ್ಟಣದಲ್ಲಿ ಶನಿವಾರ ಸಂಜೆ ನಡೆದ ಘರ್ಷಣೆಯಲ್ಲಿ ಗಾಯಗೊಂಡಿರುವ ಶ್ರುತಿ ಮತ್ತು ಅವರ ಮಗಳು ಲಕ್ಷ್ಮಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೂ.30ರಿಂದ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಆರಂಭ: ಗಂಗಾಧರ್

ಮಂಡ್ಯ,ಏ.13– ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ. ಈ ಬಾರಿ 4.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಈಗಾಗಲೇ 4.53 ಲಕ್ಷ ಟನ್ ಕಬ್ಬಿಗೆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.

ನಗರದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ನಡೆದ ರೈತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆ ಆರಂಭಿಸಲು ಯಾವುದೇ ತೊಂದರೆಯಿಲ್ಲ. ಕಳೆದ ಬಾರಿಯಂತೆ ಸರ್ಕಾರದ ನೆರವು ಪಡೆಯದೇ ಈ ಬಾರಿಯೂ ಕಬ್ಬು ಅರೆಯುತ್ತೇವೆ. ಪ್ರತಿದಿನ ಕಾರ್ಖಾನೆಯಲ್ಲಿ 5 ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯವಿದ್ದು, ಕನಿಷ್ಠ 4 ಸಾವಿರ ಟನ್ ಕಬ್ಬು ಅರೆಯುತ್ತೇವೆ ಎಂದು ಸಭೆಗೆ ತಿಳಿಸಿದರು.

ಎರಡು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕಾರ್ಖಾನೆ ಲಾಭಾಂಶ ಕಂಡಿದೆ. 2 ಲಕ್ಷ ಟನ್ ಕಬ್ಬು ಅರೆದು ಪ್ರತಿ ಟನ್‌ಗೆ 122ನಂತೆ ರೂ. 2.44 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷ ಆಗಸ್ಟ್ 5ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ 2,05,000 ಮೆಟ್ರಿಕ್ ಟನ್ ಕಬ್ಬಿನ ಗುರಿಯ ಪೈಕಿ 2,01,900 ಮೆಟ್ರಿಕ್ ಟನ್ ಕಬ್ಬು (ಶೇ 97.5) ನುರಿಸಲಾಗಿದೆ ಎಂದು ತಿಳಿಸಿದರು.

ಕಾರ್ಖಾನೆ ಯಂತ್ರೋಪಕರಣಗಳ ಗುಣಮಟ್ಟ ಮತ್ತು ಸಿಬ್ಬಂದಿ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಜೂನ್‌ನಲ್ಲಿ ಕಾರ್ಖಾನೆ ಆರಂಭಿಸುವ ಬಗ್ಗೆ ತಾಂತ್ರಿಕ ಪರಿಣತರು ವಸ್ತುನಿಷ್ಠ ಮಾಹಿತಿ ನೀಡಬೇಕು ಎಂದು ರೈತರು ಸಭೆಯಲ್ಲಿ ಒತ್ತಾಯಿಸಿದರು.

ಅಧ್ಯಕ್ಷ ಸಿ.ಡಿ.ಗಂಗಾಧರ್ ಮತ್ತು ಜನರಲ್ ಮ್ಯಾನೇಜರ್ ಅಪ್ಪಾಸಾಹೇಬ್ ಪಾಟೀಲ ಮಾತನಾಡಿ, ಕಾರ್ಖಾನೆಯ ನಿರ್ವಹಣೆ ಮತ್ತು ಕಾರ್ಯಾಚರಣೆ ಹೊಣೆ ಹೊತ್ತಿರುವ ಆರ್.ಬಿ.ಟೆಕ್ ಕಂಪನಿಯವರು ಸರಿಯಾಗಿ ಸಂಬಳ ನೀಡದ ಕಾರಣ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಭೆ ನಡೆಸಿ, ಕಾರ್ಖಾನೆ ಆರಂಭಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಆರ್.ಬಿ ಟೆಕ್ ಕಂಪನಿಯವರನ್ನು ಉತ್ಸವಮೂರ್ತಿಯನ್ನಾಗಿರಿಸಿ, ಕಾರ್ಖಾನೆಯ ಪರಿಣಿತ ತಂತ್ರಜ್ಞರ ತಂಡದ ನೆರವಿನೊಂದಿಗೆ ಕಬ್ಬು ಅರೆಯುವ ಜವಾಬ್ದಾರಿ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

ರೈತ ನಾಯಕಿ ಸುನಂದಾ ಜಯರಾಮ್ ಮಾತನಾಡಿ, ಮೈಸೂರು ಸಕ್ಕರೆ ಕಂಪನಿಗೆ ಐಎಎಸ್ ದರ್ಜೆಯ ಕಾಯಂ ವ್ಯವಸ್ಥಾಪಕ ನಿರ್ದೇಶಕರ (ಎಂ.ಡಿ) ಅಗತ್ಯವಿದೆ. ಪ್ರಭಾರ ಅಧಿಕಾರಿಗಳಿಂದ ಕಾರ್ಖಾನೆಯ ಅಭಿವೃದ್ಧಿ ಸಾಧ್ಯವಿಲ್ಲ. ಹಿರಿಯ ಮತ್ತು ದಕ್ಷ ಅಧಿಕಾರಿಯನ್ನು ಸರ್ಕಾರ ನೇಮಿಸಬೇಕು ಎಂದು ಒತ್ತಾಯಿಸಿದರು.

ಜನರಲ್ ಮ್ಯಾನೇಜರ್ ಅಪ್ಪಾಸಾಹೇಬ್ ಪಾಟೀಲ ಮಾತನಾಡಿ, ಬಾಯ್ಲಿಂಗ್ ಹೌಸ್ ಅನ್ನು 10ರಿಂದ 15 ಕೋಟಿ ವೆಚ್ಚದಲ್ಲಿ ದುರಸ್ತಿ ಪಡಿಸಿದರೆ ನಿತ್ಯ 6 ಸಾವಿರ ಟನ್‌ವರೆಗೆ ಕಬ್ಬು ಅರೆಯಬಹುದು. ಕಳೆದ ವರ್ಷ ಗುಣಮಟ್ಟದ ಸಕ್ಕರೆ ಉತ್ಪಾದಿಸಿದ್ದೇವೆ. ಆದರೆ, ಇಳುವರಿ ಪಡೆಯುವಲ್ಲಿ ವಿಫಲರಾಗಿದ್ದೇವೆ. 4ರಿಂದ 5 ತಿಂಗಳು ಕಬ್ಬು ಪೂರೈಕೆ ನಿರಂತರವಾಗಿದ್ದಾಗ ಮಾತ್ರ ಯಂತ್ರಗಳ ಕ್ಷಮತೆ ಉತ್ತಮವಾಗಿರುತ್ತದೆ. ತಿಂಗಳುಗಟ್ಟಲೆ ನಿಲ್ಲಿಸಿದರೆ ಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ತಿಳಿಸಿದರು.

ರೈತ ಮುಖಂಡರಾದ ಶಿವನಂಜು, ಸಾತನೂರು ವೇಣುಗೋಪಾಲ್ ಮಾತನಾಡಿದರು. ವಿವಿಧ ಸಂಘಟನೆಗಳಾದ ಮುಖಂಡರಾದ ಇಂಡುವಾಳು ಚಂದ್ರಶೇಖರ್, ಹೆಮ್ಮಿಗೆ ಚಂದ್ರಶೇಖರ್, ಎಂ.ವಿ.ಕೃಷ್ಣ ನಾರಾಯಣ್, ಕೀಲಾರ ಕೃಷ್ಣಮುಂತಾದವರು ಪಾಲ್ಗೊಂಡಿದ್ದರು.



ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಭಾನುವಾರ ರೈತರೊಂದಿಗೆ ಸಭೆ ನಡೆಸಿದರು.

ಚೆಲುವನಾರಾಯಣ ಸ್ವಾಮಿಯ ದರ್ಶನ ಪಡೆದ ಗಾಯಕ ವಿಜಯ ಪ್ರಕಾಶ್ ದಂಪತಿ



ಖ್ಯಾತಗಾಯಕ ವಿಜಯಪ್ರಕಾಶ್, ಮಹತಿ ದಂಪತಿಗಳನ್ನು ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್ ಗುರೂಜಿ ಅಭಿನಂದಿಸಿದರು.

ಮೇಲುಕೋಟೆ: ಭೂವೈಕುಂಠ ಮೇಲುಕೋಟೆಯ ಚೆಲುವನಾರಾಯಣಸ್ವಾಮಿಯ ದಿವ್ಯ ಕ್ಷೇತ್ರದಲ್ಲಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡುತ್ತೇನೆ ಎಂದು ಖ್ಯಾತ ಗಾಯಕ ವಿಜಯಪ್ರಕಾಶ್ ಸಂಕಲ್ಪ ಮಾಡಿದರು.

ವೈರಮುಡಿ ಬ್ರಹ್ಮೋತ್ಸವದ ಮಹಾಭಿಷೇಕದ ದರ್ಶನಕ್ಕೆ ಪತ್ನಿ ಮಹತಿ ಅವರೊಂದಿಗೆ ಆಗಮಿಸಿ ವೇದ ಮಂತ್ರಗಳೊಂದಿಗೆ ವೈಭವದಿಂದ ನಡೆಯುತ್ತಿದ್ದ ಚೆಲ್ವತಿರು ನಾರಾಯಣಸ್ವಾಮಿ ಅಭಿಷೇಕ ದರ್ಶನ ಮಾಡಿ ಈ ಸಂಕಲ್ಪ ಮಾಡಿದರು. ನಂತರ ಸಾಕ್ಷಾತ್ ರಾಮಾನುಜರೇ ಬಿಕ್ಷೆ ಸ್ವೀಕರಿಸಿದ ಮಹತ್ವವಿರುವ ಯತಿರಾಜದಾಸರ್ ಗುರುಪೀಠಕ್ಕೆ ಭೇಟಿ ನೀಡಿ ದರ್ಶನದ ಬಗ್ಗೆ ತಮ್ಮ ಸಂತಸ ಹಂಚಿಕೊಂಡರು.

ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿಯ ವೈಭವದ ಬಗ್ಗೆ ಕೇಳಿದ್ದೆ. ಹಲವು ಸಲ ಕ್ಷೇತ್ರಕ್ಕೆ ಬರಬೇಕೆಂದು ಕೊಂಡರೂ ಆಗುತ್ತಿರಲಿಲ್ಲ. ಮಹಾಭಿಷೇಕದ ದಿನವೇ ಚೆಲುವ ನಾರಾಯಣನ ದಿವ್ಯ ಮಂಗಳರೂಪವನ್ನು ದರ್ಶನ ಮಾಡಿದ್ದು ನನ್ನ ಪೂರ್ವ ಜನ್ಮದ ಪುಣ್ಯವಾಗಿದೆ ಎಂದರು.

ಏ.27, ಮಂಡ್ಯದಲ್ಲಿ ಬೌದ್ಧ ಸಮ್ಮೇಳನ

ಸಚಿವ ರಮೇಶ್ ಜಾರಕಿಹೊಳಿ ಸಮ್ಮೇಳನದ ಸರ್ವಾಧ್ಯಕ್ಷ

ಕೆ.ಆರ್.ಪೇಟೆ,ಏ.13– ಮಂಡ್ಯದಲ್ಲಿ ಇದೇ ಏ.27ರಂದು ಜಿಲ್ಲಾ ಮಟ್ಟದ ಬೌದ್ಧ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲೋಕೋಪಯೋಗಿ ಸಚಿವರು ಹಾಗೂ ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಸತೀಶ್ ಜಾರಕಿಹೊಳಿ ಆಯ್ಕೆಯಾಗಿದ್ದಾರೆ ಎಂದು ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಈ ಸಮ್ಮೇಳನವನ್ನು ಮಂಡ್ಯ ಜಿಲ್ಲಾ ಬುದ್ಧಿಸ್ಟ್ ಒಕ್ಕೂಟ, ಭಾರತೀಯ ಬೌದ್ಧ ಮಹಾಸಭಾ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತು ಹಾಗೂ ಮಾನವ ಬಂಧುತ್ವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಏ.27ರಂದು ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮ್ಮೇಳನವನ್ನು ಉದ್ಘಾಟಿಸುವರು. ಸಮ್ಮೇಳನದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲೆಯ ಎಲ್ಲಾ ಏಳು ತಾಲೂಕುಗಳಲ್ಲಿರುವ ಬುದ್ಧನ ಅಭಿಮಾನಿಗಳು, ಸಮಾನ ಮನಸ್ಕರು ಹಾಗೂ ವಿಚಾರವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ ಶಿವಲಿಂಗಯ್ಯ ಕೋಮುವಾದಿ ಶಕ್ತಿಗಳನ್ನು ಮಟ್ಟಹಾಕಲು ಜಾತಿ, ಮತ ಪಂಥಗಳಿಂದ ಮುಕ್ತವಾದ ಸಮ ಸಮಾಜವನ್ನು ನಿರ್ಮಿಸಲು ನಮಗಿರುವ ಏಕೈಕ ಆಶಾಕಿರಣವೆಂದರೆ ಅದು ಬುದ್ಧ ಮಾರ್ಗವಾಗಿದೆ ಎಂದರು.

ಈ ಸಂದರ್ಭದಲ್ಲಿ ರೈತ ನಾಯಕ ಮುದುಗೆರೆ ರಾಜೇಗೌಡ, ದಲಿತ ಮುಖಂಡರಾದ ಡಿ.ಪ್ರೇಮಕುಮಾರ್, ಕತ್ತರಘಟ್ಟ ವಾಸು, ಎಸ್.ಶಿವಕುಮಾರ್, ಹಳೆಯೂರು ಯೋಗೇಶ್, ರಾಜಯ್ಯ, ಬಸ್ತಿ ರಂಗಪ್ಪ ಡಿ.ದೇವರಾಜ್ ಕೊಪ್ಪ ಊಚನಹಳ್ಳಿ ನಟರಾಜ್, ಮುದುಗೆರೆ ಮಹೇಂದ್ರ ಜೈನ್ನಹಳ್ಳಿ ಹರೀಶ್, ಲಕ್ಷ್ಮೀಪುರ ರಂಗಸ್ವಾಮಿ, ಕತ್ತರಘಟ್ಟ ರಾಜೇಶ್, ಮಾಂಬಹಳ್ಳಿ ಜಯರಾಂ, ಹರಿಹರಪುರ ನರಸಿಂಹ, ಬಂಡಿಹೊಳೆ ರಮೇಶ್, ಕೃಷ್ಣಮೂರ್ತಿ ಇದ್ದರು.



ಆಹ್ವಾನ ಪತ್ರಿಕೆಗಳನ್ನು ಬಿಡುಗಡೆಗೊಳಿಸಿದ ಮುಖಂಡರುಗಳು.

ಕಾಡುಕೊತ್ತನಹಳ್ಳಿಯಲ್ಲಿ ರಕ್ಕಸಮ್ಮನ ಹಬ್ಬ



ಮದ್ದೂರು, ಏ.13– ತಾಲೂಕಿನ ಕಾಡುಕೊತ್ತನಹಳ್ಳಿ ಹಲ್ಲಿ ಏ.14 ಮತ್ತು 15ರಂದು ಗ್ರಾಮದೇವತೆ ರಾಕಸಮ್ಮನ ಹಬ್ಬ ನಡೆಯಲಿದೆ.

ಏ.14ರಂದು ರಾತ್ರಿ ಶ್ರೀರಾಕಸಮ್ಮನವರ ಕರಗ ಮಹೋತ್ಸವ ಹಾಗೂ ಪೂಜಾ ಮೆರವಣಿಗೆ ಗ್ರಾಮದ ಕೆರೆ ಅಂಗಳದಿಂದ ಆರಂಭವಾಗಲಿದ್ದು, ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ ಮೆರಗು ನೀಡಲಿದೆ. ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆ ಇರುವ ಶ್ರೀರಾಕಸಮ್ಮನವರ ಭಕ್ತರು ಹಬ್ಬಕ್ಕೆ ಆಗಮಿಸಬೇಕು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

ಅಂಕೇಗೌಡ ನಿಧನ



ಪಾಂಡವಪುರ, ಏ.13– ತಾಲೂಕಿನ ಚಿನಕುರಳಿ ಗ್ರಾಮದ 'ಮೈಸೂರುಮಿತ್ರ' ಹಿರಿಯ ಪತ್ರಕರ್ತ ಚಿನಕುರಳಿ ಸಿ.ಎ. ಲೋಕೇಶ್ ಅವರ ತಂದೆ ಅಂಕೇಗೌಡರು(75) ಭಾನುವಾರ ಸಂಜೆ ನಿಧನರಾದರು. ಮೃತರು ಪತ್ನಿ ದೇವಮ್ಮ, ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಿ.ಎ.ಲೋಕೇಶ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧು–ಬಳಗವನ್ನು ಅಗಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು. ಮೃತರ ಅಂತ್ಯಕ್ರಿಯೆ ಸೋಮವಾರ (ಏ.14) ಬೆಳಗ್ಗೆ 11 ಗಂಟೆಗೆ ಚಿನಕುರಳಿ ಗ್ರಾಮದ ಮೃತರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂರನೇ ಪುಟದಿಂದ

ಕಾಮುಕ ಬಲಿ

ಮೊರಬ ಮತ್ತು ವೀರೇಶ ಅವರೂ ಘಟನೆಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದರು.

ವಿವರ: ಭಾನುವಾರ ಬೆಳಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಮಗು ನಾಪತ್ತೆಯಾದ ಸ್ಥಳದ ಎದುರಿಗಿರುವ ಶೆಡ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದರು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದಾಗ ಕೃತ್ಯದ ಕುರಿತು ಆತ ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದರು.

ಬಿಹಾರ ಮೂಲದ ಅವನು ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿಯಲ್ಲೂ ಕೆಲಸ ಮಾಡುತ್ತಾ ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್‌ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್‌ಕೌಂಟರ್ ನಡೆದಿದೆ ಎಂದರು. ಬಿಹಾರ ಪಾಟ್ನಾದ ನಿವಾಸಿಯಾದ ಆರೋಪಿ ರಿತೇಶ ಕುಮಾರ್ ಭಾನುವಾರ ಬೆಳಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿಗೆ ತಿಂಡಿ ತಿನಿಸುಗಳನ್ನು ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್‌ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಕೂಗಿಕೊಂಡಾಗ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಾಲಕಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ಹಿಡಿದು ಅಶೋಕ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಶಶಿಕುಮಾರ್ ತಿಳಿಸಿದರು.

ಮಗುವಿನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ಮಾಹಿತಿಯಿಲ್ಲ. ವೈದ್ಯಕೀಯ ವರದಿ ಬಂದ ನಂತರ ತಿಳಿಯಲಿದೆ. ಪೋಕ್ಸೊ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ಬಾಲಕಿಯನ್ನು ಅಪಹರಿಸಿ ಕೊಲೆಗೈದ ಘಟನೆ ವಿರುದ್ಧ ಭಾನುವಾರ ಸಂಜೆ ವಿವಿಧ ಸಂಘಟನೆಗಳಿಂದ ಹುಬ್ಬಳ್ಳಿ ಕೆಎಂಸಿ ಎದುರು ಪ್ರತಿಭಟನೆ ನಡೆಯಿತು. ಆರೋಪಿ ಎನ್‌ಕೌಂಟರ್‌ನಿಂದ ಮೃತಪಟ್ಟ ವಿಷಯ ತಿಳಿದು ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು ಕೆಎಂಸಿ ಆಸ್ಪತ್ರೆ ಎದುರು ಸಂಭ್ರಮಿಸಿದರು. ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಜೈಕಾರ ಹಾಕಿದರು.

ಮರಗಳ ಮಾರಣಹೋಮ



ಅರಣ್ಯ ಇಲಾಖೆಗೆ 2.90 ಲಕ್ಷ ರೂಪಾಯಿ ಪಾವತಿ ಮಾಡಿರುವ ಸೈಯದ್ ಮೊಹಮ್ಮದ್ ಇಂದು ಮುಂಜಾನೆ ವೇಳೆಗೆ 40 ಮರಗಳ ಬುಡಕ್ಕೆ ಕೊಡಲಿ ಪೆಟ್ಟು ನೀಡಿದ್ದಾನೆ. ಮರ ಕತ್ತರಿಸುವ ಯಂತ್ರದಿಂದ ಕೇವಲ ಅರ್ಧ ಗಂಟೆಯಲ್ಲಿ ಎಲ್ಲಾ ಮರಗಳನ್ನು ಉರುಳಿಸಿದ್ದಾನೆ.

ಮರ ಕತ್ತರಿಸುವಾಗ ಪರಿಸರವಾದಿಗಳು ಬಂದು ಅಡ್ಡಿ ಪಡಿಸುತ್ತಾರೆ ಎಂಬ ಮುಂದಾಲೋಚನೆಯಿಂದ ಮುಂಜಾನೆಯೇ ಎಲ್ಲಾ ಮರಗಳ ಬುಡಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ತರುವಾಯ ಕೆಳಗೆ ಬಿದ್ದ ಮರಗಳ ರೆಂಬೆ ಕೊಂಬೆಗಳನ್ನು ಹಂತ ಹಂತವಾಗಿ ಕತ್ತರಿಸಲಾಗಿದೆ.

ಸುಮಾರು 50 ವರ್ಷಗಳ ಇತಿಹಾಸವಿರುವ ಈ ಮರಗಳನ್ನು ಇಂದು ಕ್ಷಣ ಮಾತ್ರದಲ್ಲಿ ಕತ್ತರಿಸಲಾಗಿದೆ. ಒಂದು ಮರ ಬೆಳೆಯಲು ಹತ್ತಾರು ವರ್ಷಗಳು ಬೇಕು. ಆದರೆ ಇಂದು ಮರ ಕತ್ತರಿಸುವ ಯಂತ್ರದಿಂದ ಕ್ಷಣ ಮಾತ್ರದಲ್ಲಿ 40 ವೃಕ್ಷಗಳನ್ನು ಹೊಡೆದು ಉರುಳಿಸಲಾಯಿತು.

ಮತ್ತೆ 5 ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಆದರೆ 5 ಮರಗಳು ಎಲ್ಲಿವೆ ಎಂಬ ಬಗ್ಗೆ ಇನ್ನು ಮಾಹಿತಿ ನೀಡಿಲ್ಲ ಎಂದು ಸೈಯದ್ ಮೊಹಮ್ಮದ್ 'ಮೈಸೂರು ಮಿತ್ರ'ಗೆ ತಿಳಿಸಿದರು.

ಬೇಸಿಗೆ ಬಿಸಿಲಿನಲ್ಲಿ ಸುಸ್ತಾದಾಗ ಈ ಮರಗಳ ಕೆಳಗೆ ನಿಲ್ಲುತ್ತಿದ್ದ ಜನರು ದಣಿವಾರಿಸಿಕೊಳ್ಳುತ್ತಿದ್ದರು. ಈ ಮರಗಳ ತಂಪಾದ ವಾತಾವರಣ ಜನರ ಮನಸಿಗೆ ಮುದ ನೀಡುತ್ತಿತ್ತು. ಆದರೆ ಈಗ ರಸ್ತೆಗೆ ಹಸಿರು ಹೊದಿಕೆ ಹೊದಿಸಿದ್ದ ಮರಗಳ ಮಾರಣ ಹೋಮ ನಡೆದಿದೆ. ಮರಗಳಿಲ್ಲದೆ ಈಗ ಇಡೀ ರಸ್ತೆ ಬೋಳು ಬೋಳಾಗಿದೆ. ಒಂದು ಮರ ಕತ್ತರಿಸಿದರೆ 10 ಸಸಿ ನೆಡಬೇಕು. ಅಲ್ಲದೆ ಮರ ಕತ್ತರಿಸಿದವರೆ ಆ ಸಸಿಯನ್ನು 5 ವರ್ಷ ನಿರ್ವಹಣೆ ಮಾಡಬೇಕು. ಇದಕ್ಕಾಗಿ ಠೇವಣಿ ಹಣ ಇಡಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ ಹೇಳಿದೆ. ಅದರಂತೆ ನಗರ ಪಾಲಿಕೆ ಈಗ ಠೇವಣಿ ಹಣ ಇಟ್ಟು ಗಿಡ ನೆಡಲು ಮುಂದಾಗಿದೆ.

ಮೈಸೂರಿನಲ್ಲಿ ಈಗಾಗಲೇ ಸಾವಿರಾರು ಮರಗಳನ್ನು ಕಡಿದಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶ ಪಾಲಿಸಿದ್ದರೆ ಇಂದು ಲಕ್ಷಾಂತರ ಮರಗಳು ಬೆಳೆಯಬೇಕಿತ್ತು. ಆದರೆ ಮರ ಕಡಿದರೆ ಸಸಿ ನೆಡಬೇಕೆಂಬ ಕಾನೂನು ನಿಯಮವನ್ನು ಅರಣ್ಯ ಇಲಾಖೆ ಈ ತನಕ ಪಾಲಿಸಿರುವ ನಿದರ್ಶನವಿಲ್ಲ.

ಪರಿಸರವಾದಿಗಳೆ ಎಲ್ಲಿದ್ದೀರಾ...

ನಗರದ ಅಂಗಡಿ ಮುಂಗಟ್ಟುಗಳ ಮುಂದಿರುವ ಮರಗಳನ್ನು ಕತ್ತರಿಸುವಾಗ ದಿಢೀರ್ ಪ್ರತ್ಯಕ್ಷವಾಗುವ ಕೆಲವು ಪರಿಸರ ವಾದಿಗಳು ಮರ ಕಡಿಯಲು ಅಡ್ಡಿ ಪಡಿಸುತ್ತಾರೆ. ಆದರೆ ರಸ್ತೆ ಅಗಲೀಕರಣ ಮಾಡಲು ಮರಗಳನ್ನು ಕತ್ತರಿಸುವ ಬಗ್ಗೆ ಹಲವು ತಿಂಗಳಿನಿಂದ ನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ನಡುವೆ ಬಹಳಷ್ಟು ಪ್ರಕ್ರಿಯೆ ನಡೆದಿದ್ದರೂ ಪರಿಸರವಾದಿಗಳು ಧ್ವನಿ ಎತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದದ್ದು ಕಂಡು ಬಂತು.

ರಸ್ತೆ ಅಗಲೀಕರಣ ಅನಿವಾರ್ಯದ ಹಿನ್ನೆಲೆ ಮರ ಕಡಿಯಲು ಅನುಮತಿ

"ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ಕತ್ತರಿಸಿ ಅವುಗಳನ್ನು ತೆರವುಗೊಳಿಸುವಂತೆ ಮೈಸೂರು ನಗರ ಪಾಲಿಕೆಯ ತೋಟಗಾರಿಕೆ ವಿಭಾಗ ಅರಣ್ಯ ಇಲಾಖೆಗೆ ಪತ್ರ ಬರೆದಿತ್ತು. ಈ ಹಿನ್ನೆಲೆ ರಸ್ತೆ ಅಗಲೀಕರಣಕ್ಕಾಗಿ ಮರ ಕತ್ತರಿಸುವ ಅವಶ್ಯವಿದೆಯೇ ಇಲ್ಲವೇ ಎಂಬ ಬಗ್ಗೆ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ರಸ್ತೆ ಅಗಲೀಕರಣಕ್ಕೆ ಮರ ಕತ್ತರಿಸುವುದು ಅನಿವಾರ್ಯವೆಂದು ದೃಢಪಟ್ಟ ಹಿನ್ನೆಲೆ ಇಂದು ಮರಗಳನ್ನು ಕತ್ತರಿಸಲಾಗಿದೆ.

-ಡಾ.ಕೆ.ಎನ್.ಬಸವರಾಜು, ಡಿಸಿಎಫ್



ಲಾರಿ ಮುಷ್ಕರ

ಸಂಚಾರವನ್ನು ಸ್ಥಗಿತಗೊಳಿಸಲಿವೆ. ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ ಎಲ್ಲಾ ಮಾದರಿಯ ಸರಕು ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ ಈ ಮುಷ್ಕರಕ್ಕೆ ಫೆಡರೇಶನ್ ಆಫ್ ಲಾರಿ ಓನರ್ಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಚನ್ನಾರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ. ನಾವು ಈ ಮುಷ್ಕರವನ್ನು ಬೆಂಬಲಿಸುವುದಿಲ್ಲ. ಲಾರಿಗಳು ಎಂದಿನಂತೆ ಸಂಚರಿಸಲಿವೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ. ಪುದುಚೇರಿ ಬಿಟ್ಟರೆ ಕರ್ನಾಟಕದಲ್ಲಿ ಡೀಸೆಲ್ ದರ ಕಡಿಮೆ ಇದೆ. ಈಗಿರುವ ಎರಡು ರೂ. ತೆರಿಗೆ ಹೆಚ್ಚಳ ನೋಡಿದರೆ ಅದು ಹೊರೆ ಯಾಗಲ್ಲ. ಸರ್ಕಾರದೊಂದಿಗೆ ಘರ್ಷಣೆಗೆ ಇಳಿಯುವ ಬದಲು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಚೆನ್ನಾರೆಡ್ಡಿ ಹೇಳಿದ್ದಾರೆ.

ಬ್ಲ್ಯಾಕ್ ಸ್ಪಾಟ್ ಅಲ್ಲ

ದಟ್ಟಣೆ ಹೆಚ್ಚಾಗಿದೆ ಎನ್ನುವುದಾದರೆ ಸುಗಮ ವಾಹನ ಸಂಚಾರಕ್ಕೆ ಹಲವು ಮಾರ್ಗ ಗಳಿತ್ತು. ರಸ್ತೆಯ ಎಡ ಭಾಗ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿ ಕಾಂಪೌಂಡ್ ಪಕ್ಕದಲ್ಲಿ ಸರ್ವಿಸ್ ರಸ್ತೆ ಮಾಡ ಬಹುದಿತ್ತು. ಇಲ್ಲಿಂದ ಕೆಲವು ವಾಹನಗಳು ಸಾಗಲು ಅವಕಾಶ ನೀಡಬಹುದಿತ್ತು. ಇದರಿಂದ ಮರಗಳನ್ನು ಕತ್ತರಿಸಿ ರಸ್ತೆ ಅಗಲೀಕರಣ ಮಾಡುವ ಅವಶ್ಯಕತೆ ಇರಲಿಲ್ಲ. ಆದರೆ ನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ಈ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದೆ ಮರಗಳ ಮಾರಣ ಹೋಮ ನಡೆಸಿದೆ ಎಂಬುದು ಸ್ಥಳೀಯರ ಆರೋಪ.

ಪರಿಸರವಾದಿಗಳಿಂದ ಇಂದು ಸಭೆ

ಮೈಸೂರು, ಏ.13– ಮೈಸೂರಿನ ಎಸ್ಪಿ ಕಚೇರಿ ವೃತ್ತದಿಂದ ಕಾಳಿಕಾಂಬ ದೇವಸ್ಥಾನದವರೆಗಿನ ರಸ್ತೆ ಅಗಲೀಕರಣಕ್ಕಾಗಿ ಸುಮಾರು 45 ಮರಗಳ ಮಾರಣಹೋಮ ನಡೆಸಿರುವ ಹಿನ್ನೆಲೆಯಲ್ಲಿ ಪರಿಸರ ಬಳಗ, ಮೈಸೂರು ಗ್ರಾಹಕರ ಪರಿಷತ್ತು, ಟೀಂ ಮೈಸೂರ್ ಸೇರಿದಂತೆ ವಿವಿಧ ಸಂಘಟನೆಗಳು ಸೋಮವಾರ (ಏ.14) ಮಧ್ಯಾಹ್ನ 3ಕ್ಕೆ ಯಾದವಗಿರಿ ಚೆಲುವಾಂಬ ಪಾರ್ಕ್‌ನಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗು ವುದು ಎಂದು ಪ್ರಕಟಣೆ ತಿಳಿಸಿದೆ.

ಕೇರಳ ನೋಂದಾಯಿತ ಆಟೋಗಳಲ್ಲಿ ಅಕ್ರಮ ಗಂಧದಮರ, ಗಾಂಜಾ ಸಾಗಾಣಿಕೆ... ಆರ್‌ಟಿಓ ಕಚೇರಿಯಲ್ಲಿ ಮಧ್ಯವರ್ತಿಗಳ ಕಾಟ

ಎಂಜಿಪಿ ಸಭೆಯಲ್ಲಿ ಪ್ರಸ್ತಾಪ



ಮೈಸೂರು ಗ್ರಾಹಕರ ಪರಿಷತ್ ಕಚೇರಿಯಲ್ಲಿ ಮಾಸಿಕ ಸಾಮಾನ್ಯ ಸಭೆ ಭಾನುವಾರ ನಡೆಯಿತು.

ಮೈಸೂರು, ಏ.13(ಎಸ್‌ಪಿಎನ್)– ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕಲ್ ವಾಹನಗಳ ಬೇಡಿಕೆ ಹೆಚ್ಚಾಗುತ್ತಿದೆ.. ಕೇರಳ ನೋಂದಾಯಿತ ಆಟೋಗಳಲ್ಲಿ ಅಕ್ರಮ ಗಂಧದ ಮರ, ಗಾಂಜಾ ಸೇರಿದಂತೆ ಅಕ್ರಮ ಸಾಗಾಣಿಕೆ ಹೆಚ್ಚಾಗುತ್ತಿದೆ.... ಆರ್‌ಟಿಓ ಕಚೇರಿಯಲ್ಲಿ ಮಧ್ಯವರ್ತಿಗಳ ಕಾಟ ಮೀತಿ ಮೀರಿದೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಂವಾದದಲ್ಲಿ ಚರ್ಚೆಯಾಯಿತು.

ಮೈಸೂರು ಯಾದವಗಿರಿ ವಿವೇಕಾನಂದ ರಸ್ತೆಯ ಮೈಸೂರು ಗ್ರಾಹಕ ಪರಿಷತ್ ಕಚೇರಿಯಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಎಂಜಿಪಿ ಸಂಚಾಲಕ ದಯಾನಂದ ಸಾಗರ್ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ನಮ್ಮ ಪರಿಸರವನ್ನು ರಕ್ಷಿಸುವ ಅಗತ್ಯ ಪರಿಸರ ಕುರಿತು ಜನರಲ್ಲಿ ಜಾಗೃತಿ ಹಾಗೂ ನಾವು ಉಸಿರಾಡುವ ಗಾಳಿಯನ್ನು ಕನಿಷ್ಟ ಪ್ರಮಾಣದ ಮಾಲಿನ್ಯಕಾರಕಗಳು ಇರದಂತೆ ನೋಡಿಕೊಳ್ಳುವ ಅಗತ್ಯತೆಯ ಕುರಿತು ಸಂವಾದದಲ್ಲಿ ಚರ್ಚೆ ನಡೆಯಿತು.

ಎಂಜಿಪಿ ಸಂಚಾಲಕ ದಯಾಸಾಗರ್ ಮಾತನಾಡಿ, ನಗರದಲ್ಲಿ ವಾಹನಗಳಿಂದ ಹೊರಸೂಸುವ ಹಾನಿಕಾರಕ ಹೊಗೆಯಿಂದ ಜನರ ಆರೋಗ್ಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಆರ್‌ಟಿಓ ಯಾವ ಕ್ರಮ ಕೈಗೊಳ್ಳುತ್ತಿದೆ ಎಂದು ಆರ್‌ಟಿಓ ಅಧಿಕಾರಿ ಮನೋಹರ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ವಲಯದಲ್ಲಿ ದಿನಕ್ಕೆ 30 ರಿಂದ 40 ಎಲೆಕ್ಟ್ರಿಕಲ್ ವಾಹನಗಳ ನೋಂದಣಿಯಾಗುತ್ತಿದೆ. ಬ್ಯಾಟರಿ ಚಾಲಿತ ವಾಹನಗಳ ಬಳಕೆ ಸಾರ್ವಜನಿಕ ವಲಯದಲ್ಲಿ ಹೆಚ್ಚಾದರೆ, ಗಾಳಿ ಕಲುಷಿತ ಕಡಿಮೆಯಾಗಬಹುದು ಎಂದು ಮಾಹಿತಿ ನೀಡಿದರು.

ಕೇರಳ ಆಟೋಗಳ ಮೇಲೆ ನಿಗಾ ಇರಲಿ: ಯಾದವಗಿರಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದಿನೇಶ್ ಮಾತನಾಡಿ, ಇತ್ತೀಚೆಗೆ ಮೈಸೂರಲ್ಲಿ ಕೇರಳ ರಾಜ್ಯದಲ್ಲಿ ನೋಂದಣಿಯಾಗಿರುವ ಆಟೋಗಳು ಹೆಚ್ಚಾಗಿ ಓಡಾಡುತ್ತಿದ್ದು, ಇಂತಹ ಆಟೋಗಳಲ್ಲಿ ಗಾಂಜಾ, ಗಂಧದ ಮರ ಸಾಗಾಣಿಕೆ ಸೇರಿದಂತೆ ಇತರೆ ಕಾನೂನು ಬಾಹಿರ ಸಾಗಾಟ ಹೆಚ್ಚಾಗುತ್ತಿದೆ ಈ ಸಂಬಂಧ ಆರ್‌ಟಿಓ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರ್‌ಟಿಓ ಅಧಿಕಾರಿ ಮನೋಹರ್, ಕೇರಳ ನೋಂದಣಿಯಾಗಿರುವ ವಾಹನಗಳನ್ನು ಮೈಸೂರಿನ ಆರ್‌ಟಿಓ ಕಚೇರಿಯಲ್ಲಿ ನೋಂದಾಯಿಸಿಕೊಂಡಿವೆಯೇ ಇಲ್ಲವೇ ಎಂಬುದು ತಿಳಿಯದು. ಇಂತಹ ವಾಹನಗಳ ವರ್ಗಾವಣೆಗೆ 45 ದಿನಗಳ ಕಾಲಾವಕಾಶವಿದೆ. ಅಲ್ಲದೆ, ಪಾಂಡುಚೇರಿ, ದೆಹಲಿ ಹಾಗೂ ಉತ್ತರ ಭಾರತದ ನಿವಾಸಿಗಳು, ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಬಂದು ಆಯಾಯ ಸ್ಥಳಗಳಲ್ಲಿ ನೋಂದಣಿಯಾಗಿರುವ ವಾಹನಗಳನ್ನು ಓಡಾಡಿಸುತ್ತಾರೆ. ಕೇಳಿದರೆ, ವಿದ್ಯಾಭ್ಯಾಸಕ್ಕಾಗಿ ಬಂದಿದ್ದೇವೆ ಎಂದು ಸಬೂಬು ಹೇಳುತ್ತಾರೆ. ನಾವು ಸಹಾ ಮಾನವೀಯ ದೃಷ್ಟಿಯಿಂದ ಇಂತಹ ವಾಹನಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿದರು.

ಪರವಾನಿಗೆ ಅಮಾನತು ತ್ವರಿತಗೊಳಿಸಿ: ಇತ್ತೀಚಿನ ದಿನಗಳಲ್ಲಿ ರಿಂಗ್‌ರೋಡ್ ಸೇರಿದಂತೆ ನಗರದೆಲ್ಲೆಡೆ ಕುಡಿದು ವಾಹನ ಓಡಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ವಾಹನ ಸವಾರರ ಚಾಲನಾ ಪರವಾನಿಗೆ ಅಮಾನತುಗೊಳಿಸಬೇಕು ಎಂದು ಸದಸ್ಯ ಬಾನು ಪ್ರಶಾಂತ್, ಆರ್‌ಟಿಓ ಅಧಿಕಾರಿಗಳ ಗಮನ ಸೆಳೆದರು.

ಮಧ್ಯವರ್ತಿಗಳ ಕಾಟ: ಮೈಸೂರಿನ ಆರ್‌ಟಿಓ ಕಚೇರಿಗಳಲ್ಲಿ ಡಿಎಲ್ ಪಡೆಯಲು ಹರಸಾಹಸ ಪಡಬೇಕು. ಅದೇ ಮಧ್ಯವರ್ತಿ ಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಿದರೆ ಡಿಎಲ್ ಅಥವಾ ಎಲ್‌ಎಲ್‌ಆರ್ ಬೇಗ ಸಿಗುತ್ತದೆ ಹಾಗೂ ಟ್ರಾಕ್ ಪರೀಕ್ಷೆ ಕೂಡ ಸುಲಭವಾಗುತ್ತದೆ ಎಂಬ ಎಂಜಿಪಿ ಸದಸ್ಯರೊ ಬ್ಬರ ಆರೋಪಕ್ಕೆ ಮನೋಹರ್ ಪ್ರತಿಕ್ರಿಯಿಸಿ, ಗ್ರಾಹಕರು ನೇರ ಅಧಿಕಾರಿಗಳನ್ನು ಭೇಟಿ ಮಾಡಿ, ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದುಕೊಳ್ಳಬಹುದು. ಈ ಸಮಸ್ಯೆ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.

ಸಭೆಯಲ್ಲಿ ಎಸ್.ವಿ.ಶಂಕರ್, ಅರುಣ್ ಕೆ.ಸುಬ್ರಹ್ಮಣ್ಯ, ಡಿ.ಭರತ್‌ರಾಜ್, ರೇಣು ಅಗ್ರಾವಲ್, ಪ್ರಭಾನಂದೀಶ್, ವಸಂತ್‌ಕುಮಾರ್ ಮೈಸೂರು ಮಠ್, ಹೆಚ್.ಟಿ.ರವಿಪ್ರಕಾಶ್, ವೆಂಕಟೇಶ್ ಖರಡಿ, ರವಿಶಂಕರ್, ಬಾನು ಪ್ರಶಾಂತ್, ವಿಶ್ವನಾಥ್, ಮಾಳವಿಕ ಗುಬ್ಬಿ ವಾಣಿ, ಶ್ರೀಧರ್ ಸೇರಿದಂತೆ ಇತರರಿದ್ದರು.

ನಂಜುಂಡೇಶ್ವರ ದೇವಾಲಯದ ವಿಶೇಷ ಪೂಜಾ ಮಹೋತ್ಸವ



ಮೈಸೂರಿನ ಅಶೋಕಪುರಂನಲ್ಲಿ ಶ್ರೀ ನಂಜುಂಡೇಶ್ವರ ದೇವಾಲಯದ ವಿಶೇಷಾ ಪೂಜಾ ಮಹೋತ್ಸವ ನಡೆಯಿತು.

ಮೈಸೂರು, ಏ.13(ಎಂಕೆ)– ಮೈಸೂರಿನ ಅಶೋಕಪುರಂ 10ನೇ ಕ್ರಾಸ್‌ನಲ್ಲಿ ಶ್ರೀ ನಂಜುಂಡೇಶ್ವರ ದೇವಾಲಯದ ವಿಶೇಷ ಪೂಜಾ ಮಹೋತ್ಸವ ಹಾಗೂ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ವಿವಿಧ ಬಗೆಯ ಸಾಂಸ್ಕೃತಿಕ ಕಲಾತಂಡಗಳು, ಅಪಾರ ಸಂಖ್ಯೆಯ ಭಕ್ತ ಸಮೂಹದ ನಡುವೆ ಶ್ರೀ ನಂಜುಂಡೇಶ್ವರ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ ಅಶೋಕಪುರಂನ ಪ್ರಮುಖ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಯುದ್ದಕ್ಕೂ ಭಕ್ತರು ಪೂಜಾ ಕೈಂಕರ್ಯ ನೆರವೇರಿಸಿ, ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಎನ್.ಮೆಲೋಡಿಸ್ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮಹೋತ್ಸವದಲ್ಲಿ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ವಕೀಲರಾದ ತಿಮ್ಮಯ್ಯ, ಚರಣ್‌ರಾಜ್, ಪುಟ್ಟರಸ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷ ಮಹದೇವ್, ದೇವಸ್ಥಾನದ ಮುಖಂಡರಾದ ರಾಜಪ್ಪ, ಮಂಜುನಾಥ, ಕಾಂಗ್ರೆಸ್ ಮುಖಂಡ ಎಂ.ಕುಮಾರಸ್ವಾಮಿ ಇದ್ದರು.

ಸಿವಿಲ್ ಸೇವೆಗಳ ಹುದ್ದೆ ನೇಮಕಾತಿ ತಡೆಗೆ ಆದೇಶ

ಮೈಸೂರು, ಏ.13(ಎಸ್‌ಪಿಎನ್)– ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಸೇವಾ ನಿಯಮಗಳು) ಅಧೀನ ಕಾರ್ಯದರ್ಶಿ ವೀರಭದ್ರ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಉಲ್ಲೇಖಿತ ದಿನಾಂಕ: 25.11.2024ರ ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯ ವಾಗುವ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದು ಎಂದು ಸೂಚಿಸಿದ್ದಾರೆ. ಮುಂದುವರೆದು ದಿನಾಂಕ: 29.3. 2025ರ ಸುತ್ತೋಲೆಯಲ್ಲಿ ದಿನಾಂಕ: 25.11.2024ರ ನಂತರ ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು ಹಾಗೂ ದಿ: 25.11.2024ರಲ್ಲಿನ ಸೂಚನೆಗಳು, ದಿ:28.10.2024ರಿಂದಲೇ ಅನ್ವಯವಾಗುವುದರಿಂದ 2024 ಅ.28ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್‌ಲ್ಯಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಎಂಐಟಿಯಲ್ಲಿ ಸಿಇಟಿ ಉಚಿತ ತರಬೇತಿ



ಎಂಐಟಿ ತಾಂಡವಪುರ ಕಾಲೇಜಿನಲ್ಲಿ ಸಿಇಟಿ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಮೈಸೂರು,ಏ.13–ಎಂಐಟಿ ತಾಂಡವಪುರ ಕಾಲೇಜಿನಲ್ಲಿ 2 ವಾರಗಳ ಸಿಇಟಿ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ ತರಬೇತಿಯು ಇಂಜಿನಿಯರ್ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಕಾಲೇಜಿನಲ್ಲಿ ಇಂಜಿನಿಯರ್ ಆಕಾಂಕ್ಷಿಗಳಿಗೆ ಸತತ 8 ವರ್ಷಗಳಿಂದ ಉಚಿತ ಸಿಇಟಿ ತರಬೇತಿ ನೀಡಲಾಗುತ್ತಿದೆ. ಅದರಂತೆಯೇ 2025–2026ನೇ ಸಾಲಿನ ಅಭ್ಯರ್ಥಿಗಳಿಗಾಗಿ ಈ ಬಾರಿಯೂ ಎರಡು ವಾರಗಳ ತನಕ ಉಚಿತ ಸಿಇಟಿ ತರಬೇತಿ, ಮಧ್ಯಾಹ್ನದ ಊಟದ ವ್ಯವಸ್ಥೆ ಹಾಗೂ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ (ಬಸ್ ವ್ಯವಸ್ಥೆ) ಕಲ್ಪಿಸಲಾಗಿತ್ತು. ಈ ಅವಕಾಶವನ್ನು 600ಕ್ಕೂ ಹೆಚ್ಚು ಅಭ್ಯರ್ಥಿಗಳು ಬಳಸಿಕೊಂಡರು.

ತರಬೇತಿಯ ಯಶಸ್ಸಿಗೆ ಕಾರಣರಾದ ಪ್ರೊ.ಎನ್.ಪ್ರದೀಪ್, ಪ್ರೊ.ಮೊಹಮ್ಮದ್ ಸಲಮತ್, ಪ್ರಾಂಶುಪಾಲ ಡಾ.ವೈ.ಟಿ. ಕೃಷ್ಣೇಗೌಡ, ಜಂಟಿ ಕಾರ್ಯದರ್ಶಿ ಡಾ.ಹೆಚ್.ಕೆ. ಚೇತನ್ ಅವರನ್ನು ಅಭಿನಂದಿಸಿದರು.



ಸಮಾಜ ಸೇವಕ, ಉದ್ಯಮಿ ಸಂದೀಪ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಚಲನಚಿತ್ರ ನಿರ್ಮಾಪಕ ಜಯಪುರ ಎಂ.ಮಹದೇವೇಗೌಡ, ಸಮಾಜ ಸೇವಕ ಎಸ್.ಶ್ರೀಕಾಂತ್ ಶುಭಾಶಯ ಕೋರಿದರು. ಈ ವೇಳೆ ವಕೀಲರಾದ ಡಿ.ಆರ್.ಮಹೇಶ್, ರಾಜ್‌ಕುಮಾರ್, ಚಲನಚಿತ್ರ ನಿರ್ಮಾಪಕ ಸಿದ್ದೇಗೌಡ, ಚಲನಚಿತ್ರ ವಿತರಕ ಕೆ.ಬಿ.ಶಿವಕುಮಾರ್, ಅವಿನಾಶ್, ಕೀರ್ತಿ ಉಪಸ್ಥಿತರಿದ್ದರು.

ಸ್ತ್ರೀಯರು–ಪುರುಷರು ದೇಹದ ಎರಡು ಭುಜದಂತೆ ಸಮಾಜಕ್ಕೆ ಶ್ರಮಿಸುತ್ತಿದ್ದಾರೆ

ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅಭಿಮತ

ಮೈಸೂರು,ಏ.13(ಎಂಟಿವೈ)– ಸ್ತ್ರೀಯರು ಮತ್ತು ಪುರುಷರು ದೇಹದ ಎರಡು ಭುಜದಂತೆ ಸಮಾಜದ ಶ್ರೇಯಸ್ಸಿಗೆ ಶ್ರಮಿಸುತ್ತಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ಆವರಣದ ಮಂತ್ರ ಮಹರ್ಷಿ ಸಭಾ ಭವನದಲ್ಲಿ ಶಿವರಾತ್ರೀಶ್ವರ ಮಹಿಳಾ ಸಮಾಜ ಹಾಗೂ ಮೈಸೂರು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಸಿ.ಪಿ.ಕೆ ಅವರ 86ನೇ ಜನ್ಮ ದಿನೋತ್ಸವ ಸಂಭ್ರಮ, ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ, ಕಸ್ತೂರಿಬಾ ಗಾಂಧಿ ಪ್ರಶಸ್ತಿ ಪ್ರದಾನ ಹಾಗೂ ಬೊಗಸೆಯೊಳಗಿನ ಚುಟುಕು ಸಾಗರ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರ ದಿನಾಚರಣೆಯು ಸಮಾನತೆಯನ್ನು ಸಾರುವ ದಿನವಾಗಿದ್ದು, ಪುರುಷರಿಗೂ ಸಮಾನವಾದ ಸಾಧನೆಯನ್ನು ಸ್ತ್ರೀಯರು ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.



ಮೈಸೂರಿನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಮಂತ್ರ ಮಹರ್ಷಿ ಸಭಾ ಭವನದಲ್ಲಿ ಶಿವರಾತ್ರೀಶ್ವರ ಮಹಿಳಾ ಸಮಾಜ ಹಾಗೂ ಮೈಸೂರು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್(ಸಿಪಿಕೆ) ಅವರನ್ನು ಸನ್ಮಾನಿಸಲಾಯಿತು.

ರಾಜಸ್ತಾನದಲ್ಲಿ 60 ವರ್ಷದ ಮಹಿಳೆಯೊಬ್ಬರು ದಕ್ಷಿಣ ಆಫ್ರಿಕಾಗೆ ಹೋಗಿ ಅಲ್ಲಿ ಸೋಲಾರ್ ಎನರ್ಜಿಯ ಬಗ್ಗೆ ತಿಳಿದುಕೊಂಡು ರಾಜಸ್ಥಾನಕ್ಕೆ ಬಂದು ತಮ್ಮ ಹಳ್ಳಿಯಲ್ಲಿ ತಾವು ಕಲಿತ ಸೋಲಾರ್ ಎನರ್ಜಿಯನ್ನು ಬಳಸಿಕೊಂಡು ಮನೆಗಳಿಗೆ ವಿದ್ಯುತ್ ನೀಡಿದರು. ಇದನ್ನು ಗಮನಿಸಿದ ರಾಜಸ್ಥಾನದ ಸರ್ಕಾರ ಆ ಮಹಿಳೆಗೆ 'ಸೋಲಾರ್ ವುಮೆನ್' ಎಂದು ಬಿರುದು ನೀಡಿ ಗೌರವಿಸಿದೆ ಎಂದು ತಿಳಿಸಿದರು.

ಅನೇಕ ಚಿತ್ರಗಳನ್ನು ಸೇರಿಸಿಕೊಂಡು ಒಂದು ಚಿತ್ರವನ್ನು ಮಾಡಿದರೆ ಅದನ್ನು ಕೊಲ್ಯಾಜ್ ಮಾದರಿಯ ಚಿತ್ರ ಎನ್ನುವರು. ಅದೇ ರೀತಿ ಸಾಹಿತ್ಯದಲ್ಲೂ ಕೊಲ್ಯಾಜ್ ಮಾದರಿಯ ಸಾಹಿತ್ಯವಿದೆ. ಅದರಲ್ಲಿ ಸಣ್ಣಕಥೆ, ಸಣ್ಣ ಪ್ರಬಂಧಗಳು, ಚುಟುಕು ಸಾಹಿತ್ಯ ಬರಬಹುದು ಅಥವಾ ಸಾಹಿತ್ಯದ ಅನೇಕ ವಿಭಾಗಗಳಿಂದ ಚುಟುಕುಗಳನ್ನು ಆರಿಸಿಕೊಂಡರೆ ಕೊಲ್ಯಾಜ್ ಸಾಹಿತ್ಯ ಎನ್ನುತ್ತಾರೆ. ಸಿಪಿಕೆ ಅವರು ರಚಿಸಿರುವ ಪ್ರತಿಯೊಂದು ಕೃತಿಯಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರು ಮಾತಾಡಿದರೆ ಸಾಹಿತ್ಯದ ವೈಭವ ಕಾಣಿಸಿಕೊಳ್ಳುತ್ತದೆ. ಸಿಪಿಕೆ ಅವರು ರಚಿಸಿರುವ ಎಲ್ಲಾ ಕೃತಿಗಳನ್ನು ಒಗ್ಗೂಡಿಸಿ ಅವರ ಸಮಗ್ರ ಸಿಪಿಕೆ ಸಾಹಿತ್ಯವನ್ನು ಹೊರತರಬೇಕು ಎಂದು ಸಲಹೆ ನೀಡಿದರು.

ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಮಾತನಾಡಿ, ಸಾಹಿತ್ಯ ಲೋಕದ ಮಾಂತ್ರಿಕ ಸಿಪಿಕೆಯವರಾಗಿದ್ದು, ಅವರ ಹಳೆಗನ್ನಡ ಸಾಹಿತ್ಯಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ. ಇದನ್ನು ಈ ಹಿಂದೆಯೇ ದೇಜಗೌ ಹೇಳಿದ್ದಾರೆ. ಸಿಪಿಕೆ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು.

ಪ್ರಶಸ್ತಿ ಪ್ರದಾನ: ಕಾರ್ಯಕ್ರಮದಲ್ಲಿ ಸಾಹಿತಿ ಹೆಚ್.ಟಿ.ಶೈಲಜಾ, ಮಂಗಳೂರಿನ ಸಾಹಿತಿ ಚುಟುಕು ಜಾಹ್ನವಿ ಸೀತಾಲಕ್ಷ್ಮಿ ವರ್ಮಾ, ಬೆಳಗಾವಿ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಅಶೋಕ್ ಜಿ.ಮಲಗಲಿ, ರಾಮನಗರ ಜಿಲ್ಲಾ ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ ಸದಸ್ಯೆ ಹೇಮಾವತಿ ಅಂಬರೀಶ್, ವಿಶ್ರಾಂತ ಪ್ರಾಚಾರ್ಯರಾದ ಮಂಗಳ ಮುದ್ದುಮಾದಪ್ಪ, ಸಾಹಿತಿ ಕೊಪ್ಪರಂ ಅನ್ನಪೂರ್ಣ ಅವರಿಗೆ ಕಸತೂರಿ ಬಾ ಗಾಂಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷರೂ, ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ಕನ್ನಡ ಕುವೆಂಪು ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ.ಕೆ.ಲೋಲಾಕ್ಷಿ, ಸಾಹಿತಿ ಡಾ.ತಾರಿಣಿ ಚಿದಾನಂದಗೌಡ, ಶ್ರೀ ಶಿವರಾತ್ರೀಶ್ವರ ಮಹಿಳಾ ಸಮಾಜದ ಅಧ್ಯಕ್ಷೆ ಡಾ.ರತ್ನ ಹಾಲಪ್ಪಗೌಡ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಹಾಗೂ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಸಂಸ್ಥಾಪಕ ಡಾ.ಎಂ.ಜಿ.ಆರ್ ಅರಸ್ ಉಪಸ್ಥಿತರಿದ್ದರು.

ಜಗತ್ಸ್ಪೂರ್ತಿ ಕೃತಿ ಬಿಡುಗಡೆ



ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀಸತ್ಯ ಸಾಯಿಬಾಬಾ ಪದವಿ ಪೂರ್ವ ಕಾಲೇಜು ಮತ್ತು ಜನಹಿತ ಸಭಾ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ, ನೇತ್ರದಾನ ಶಿಬಿರ ಕಾರ್ಯಕ್ರಮದಲ್ಲಿ ವಿಜ್ಞಾನಿ ಜಿ.ಉಷಾ ಜಗತ್ಸ್ಪೂರ್ತಿ(ಪ್ರೊ.ಜಗನ್ನಾಥ ಕೆ.ಡಾಂಗೆ ಅವರ ಚಿತ್ರಣ) ಕೃತಿಯನ್ನು ಬಿಡುಗಡೆಗೊಳಿಸಿದರು.

ಮೈಸೂರು, ಏ.13(ಜಿಎ)–ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀಸತ್ಯ ಸಾಯಿಬಾಬಾ ಪದವಿ ಪೂರ್ವ ಕಾಲೇಜು ಮತ್ತು ಜನಹಿತ ಸಭಾ ವತಿಯಿಂದ ಕಾಲೇಜಿನ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ, ನೇತ್ರದಾನ ಶಿಬಿರ ಕಾರ್ಯಕ್ರಮದಲ್ಲಿ ವಿಜ್ಞಾನಿ ಜಿ.ಉಷಾ ಜಗತ್ಸ್ಪೂರ್ತಿ (ಪ್ರೊ.ಜಗನ್ನಾಥ ಕೆ.ಡಾಂಗೆ ಅವರ ಚಿತ್ರಣ) ಕೃತಿಯನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಕೃತಿ ಕುರಿತು ಜೆಎಸ್‌ಎಸ್ ಮಹಾವಿದ್ಯಾಪೀಠದ ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಶೈಕ್ಷಣಿಕ ಕ್ಷೇತ್ರದ ಆರೋಗ್ಯಕರ ಬೆಳವಣಿಗೆಯಲ್ಲಿ ಇತರ ಕ್ಷೇತ್ರಗಳ ಅಭಿವೃದ್ಧಿ ಅಡಗಿದೆ ಎಂದರು.

ಉನ್ನತ ಶಿಕ್ಷಣವನ್ನೇ ನಾವು ಗುರಿ, ಆದರ್ಶವೆಂದು ಕಾಣುತ್ತಿದ್ದೇವೆ. ಆದರೆ, ನಮಗೆ ಮೊದಲ ಅಕ್ಷರ, ಪಾಠ ಕಲಿಸುವ ಮಾಂಟೆಸ್ಸೊರಿ, ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯು ನಮ್ಮನ್ನು ಬೆಳೆಸುವ ಸ್ಥಳ ಎಂಬುದನ್ನು ಮರೆಯುತ್ತಿದ್ದೇವೆ ಕಲಿಕೆಯ ಮೊದಲ ಹಂತಕ್ಕೆ ನಾವು ಆದ್ಯತೆ ನೀಡಬೇಕು. ಶಿಕ್ಷಣ ಮತ್ತು ಉತ್ತಮ ವ್ಯಕ್ತಿತ್ವ ನೀಡುವ ಗೌರವವನ್ನು ಅರಿಯಬೇಕಾದರೆ ನಾವು ಅಂಬೇಡ್ಕರ್ ಬದುಕನ್ನು ಅವಲೋಕಿಸಬೇಕು. ಅಂದಿನ ಭಾರತೀಯ ಶೈಕ್ಷಣಿಕ ವ್ಯವಸ್ಥೆಯು ಅವರನ್ನು ಉತ್ತಮವಾಗಿ ನಡೆಸಿಕೊಳ್ಳಲಿಲ್ಲ. ವಿದೇಶದಲ್ಲಿ ಉನ್ನತ ಸಾಧನೆ ಮಾಡಿ ಬಂದರೂ ಸೂಕ್ತ ಗೌರವ ದೊರೆಯಲಿಲ್ಲ. ಆದರೆ ತಮ್ಮ ವಿಶಾಲ ಮನೋಭಾವ, ತಾಯ್ತನದ ವ್ಯಕ್ತಿತ್ವದಿಂದ ದೇಶದ ಜನರಿಗೆ ಅನೇಕ ಕೊಡುಗೆಗಳನ್ನು ನೀಡಿದರು ಎಂದರು.

ಇಸ್ರೋ ವಿಜ್ಞಾನಿ ಜಿ.ಉಷಾ ಕೃತಿ ಬಿಡುಗಡೆ ಮಾಡಿದರು. ಜೆಎಸ್‌ಎಸ್ ಆಸ್ಪತ್ರೆ ಒಟಿಸಿಸಿ ಸಮಿತಿ ಸದಸ್ಯೆ ಸುಧಾ ಮೃತ್ಯುಂಜಯಪ್ಪ ನೇತ್ರದಾನ ಶಿಬಿರಕ್ಕೆ ಚಾಲನೆ ನೀಡಿದರು. ಈ ವೇಳೆ 38 ಜನರು ನೇತ್ರದಾನಕ್ಕೆ ನೋಂದಾಯಿಸಿದರು. ಜನಹಿತ ಸಭಾ ಅಧ್ಯಕ್ಷ, ಹಾಸನದ ಎಸ್‌ಡಿಆರ್‌ಕೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಮೋಹನ್‌ಕುಮಾರ್, ಕಾಲೇಜು ಪ್ರಾಂಶುಪಾಲ, ಕೃತಿಕಾರ ತ್ರಿಮೂರ್ತಿ ಇದ್ದರು.

ಲೋಕಾಯುಕ್ತ ಡಿವೈಎಸ್ಪಿ ಮಾಲತೇಶ್ ವರ್ಗಾವಣೆ

ಮೈಸೂರು, ಏ.13(ಬಿಎಲ್‌ಯು)– ಮುಡಾ ಮೇಲೆ ಲೋಕಾಯುಕ್ತರು ದಾಳಿ ನಡೆಸುವ ರಹಸ್ಯ ವಿಚಾರವನ್ನು ಮುಡಾ ಅಧಿಕಾರಿಗಳಿಗೆ ಮಾಹಿತಿ ಸೋರಿಕೆ ಮಾಡಿದ ಆರೋಪ ಎದುರಿಸುತ್ತಿದ್ದ ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಮಾಲತೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ಮುಡಾದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಅವರು ಲೋಕಾಯುಕ್ತ ನ್ಯಾಯಾಧೀಶರಿಂದ ಸರ್ಚ್ ವಾರೆಂಟ್ ಪಡೆದಿದ್ದರು. ಈ ವಿಚಾರವನ್ನು ಮಾಲತೇಶ್ ಅವರು ಮುಡಾ ಹಿಂದಿನ ಆಯುಕ್ತ ದಿನೇಶ್‌ಕುಮಾರ್ ಹಾಗೂ ನಟೇಶ್ ಅವರಿಗೆ ಮಾಹಿತಿ ಸೋರಿಕೆ ಮಾಡಿದ್ದರು ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದರು.

ಲೋಕಾಯುಕ್ತ ದಾಳಿ ವಿಚಾರ ಅರಿತ ಅಂದಿನ ಮುಡಾ ಆಯುಕ್ತರಾಗಿದ್ದ ದಿನೇಶ್‌ಕುಮಾರ್, ನಟೇಶ್ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಭ್ರಷ್ಟಾಚಾರದ ದಾಖಲಾತಿಗಳನ್ನು ಬಚ್ಚಿಟ್ಟಿದ್ದರು ಎಂದು ಆಪಾದಿಸಿದರು.

ಈ ಹಿನ್ನೆಲೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಮಾಹಿತಿ ನೀಡಿರುವ ಡಿವೈಎಸ್ಪಿ ಮಾಲತೇಶ್ ಅವರನ್ನು ವರ್ಗಾವಣೆ ಮಾಡಬೇಕು. ಅಲ್ಲದೆ ಇಲಾಖಾ ತನಿಖೆ ನಡೆಸಬೇಕು ಎಂದು ಗಂಗರಾಜು ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಆದರೆ ರಾಜಭವನದಿಂದ ಗಂಗರಾಜು ದೂರಿಗೆ ಸಕರಾತ್ಮಕ ಉತ್ತರ ಬಂದಿರಲಿಲ್ಲ.

ಆದರೆ ಈಗ ಮಾಲತೇಶ್ ಅವರನ್ನು ಲೋಕಾಯುಕ್ತ ಡಿವೈಎಸ್ಪಿ ಸ್ಥಾನದಿಂದ ವರ್ಗಾವಣೆ ಮಾಡಲಾಗಿದೆ. ಯಾವುದೇ ಸ್ಥಳ ನಿಯೋಜನೆ ಮಾಡದ ಹಿನ್ನೆಲೆ ಮಾಲತೇಶ್ ಅವರು ಪೊಲೀಸ್ ಇಲಾಖೆ ಪ್ರಧಾನ ಕಚೇರಿಯಲ್ಲಿ ರಿಪೋರ್ಟ್ ಮಾಡಿಕೊಂಡಿದ್ದಾರೆ.

ಮೈಸೂರು–ಮಂತ್ರಾಲಯ ಪ್ರವಾಸ ದರ ಪರಿಷ್ಕರಣೆ

ಮೈಸೂರು, ಏ.13(ಎಸ್‌ಪಿಎನ್)–ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೈಸೂರು ಸಾರಿಗೆ ವಿಭಾಗದಿಂದ ಮೈಸೂರು–ಮಂತ್ರಾಲಯ ಪ್ರವಾಸದ ದರ ಪರಿಷ್ಕರಣೆ ಮಾಡಿದೆ. ನಿಗಮದ ಮೈಸೂರು ಸಾರಿಗೆ ವಿಭಾಗದಿಂದ ಆಯೋಜಿಸಲಾಗುತ್ತಿರುವ ವ್ಯವಸ್ಥಿತ ಪ್ರವಾಸಿಗಳ ಜೊತೆಗೆ ಮೈಸೂರು–ಮಂತ್ರಾಲಯ ನಡುವೆ ಪ್ರವಾಸ ಆಯೋಜಿಸಲು ದರ ನಿಗದಿಪಡಿಸಿದೆ. ಸದರಿ ವ್ಯವಸ್ಥಿತ ಪ್ರವಾಸವರನ್ನು ದಿ:15.04.2025ರಿಂದ ಅನ್ವಯವಾಗುವಂತೆ ಬುಕ್ಕಿಂಗ್ ಮಾಡಲು ಸೂಚಿಸಲಾಗಿದೆ. ಮೈಸೂರು ಸಾರಿಗೆ ವಿಭಾಗದಿಂದ ಹೊಸದಾಗಿ ಆಯೋಜಿಸುತ್ತಿರುವ ಮೈಸೂರು–ಮಂತ್ರಾಲಯ ಪ್ರವಾಸಕ್ಕೆ ಪರಿಷ್ಕರಿಸಿರುವ ದರ 2ದಿನ ಪ್ರವಾಸಕ್ಕೆ ರೂ.3,200ಗಳನ್ನು ಅಂತರ್ಜಾಲ, ಮೊಬೈಲ್ ಆ್ಯಪ್, ಬುಕ್ಕಿಂಗ್ ಸಿಸ್ಟಮ್‌ಗಳಲ್ಲಿ ಅಪ್ ಲೋಡ್ ಮಾಡಲು ಉದ್ದೇಶಿಸಲಾಗಿದೆ.

ಸಮುದಾಯ ಪರಿವರ್ತಿಸುವ ಕಥಾವಸ್ತು ಬೀದಿನಾಟಕಗಳದ್ದಾಗಿರಬೇಕು

● ಹಿರಿಯ ರಂಗಕರ್ಮಿ ಶಶಿಧರ್ ಭಾರಿಘಾಟ್ ಅಭಿಮತ ● ಈಗ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳ ಅಣಿಗೊಳಿಸಲು ಹೆಣಗಾಡಬೇಕಿದೆ

ಮೈಸೂರು, ಏ.13(ಎಸ್‌ಪಿಎನ್)– ಕಾಲೇಜು ಯುವಕರನ್ನು ಚಳವಳಿಗೆ ಕರೆತರುವಲ್ಲಿ ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಎಲ್ಲವೂ ಹಣದಿಂದಲೇ ಎನ್ನುವ ಪರಿಸ್ಥಿತಿ ಎದುರಾಗಿದೆ ಎಂದು ಹಿರಿಯ ರಂಗಕಮಿ ಶಶಿಧರ್ ಭಾರಿಘಾಟ್ ಬೇಸರ ವ್ಯಕ್ತಪಡಿಸಿದರು.

ಮೈಸೂರು ನಮನ ಕಲಾಮಂಟಪದಲ್ಲಿ ಪರಿವರ್ತನ ರಂಗಸಮಾಜ, ಸಮುದಾಯ ಮೈಸೂರು ಸಹಯೋಗದೊಂದಿಗೆ ಏರ್ಪಡಿಸಿದ್ದ ಸಫ್ದರ್ ಹಶ್ಮಿ ನೆನಪಿನಲ್ಲಿ ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬೀದಿ ನಾಟಕಗಳು ವಿಚಾರ ಸಂಕಿರಣದಲ್ಲಿ 'ಬೀದಿ ನಾಟಕಗಳ ಇತ್ತೀಚಿನ ಸ್ಥಿತಿಗತಿ' ಕುರಿತು ಮಾತನಾಡಿದರು.



'ಬೀದಿ ನಾಟಕಗಳ ಇತ್ತೀಚಿನ ಸ್ಥಿತಿಗತಿ' ಕುರಿತ ವಿಚಾರ ಸಂಕಿರಣದಲ್ಲಿ ಶಶಿಧರ್ ಭಾರಿಘಾಟ್ ಮಾತನಾಡುತ್ತಿರುವುದು.

'ಬೀದಿ ನಾಟಕಗಳು' ಇಂದು ಹಣ ಕೊಟ್ಟರೆ ಮಾತ್ರ ಎನ್ನುವಂತಾಗಿದೆ. ಅಲ್ಲದೆ, ಅದರ ಕಥಾವಸ್ತು ಒಂದು ಸರ್ಕಾರಿ ಇಲಾಖೆಗೆ ಕುರಿತಾದ ವಿಷಯವಾಗಿರುತ್ತದೆ. ಆದರೆ, ಬೀದಿನಾಟಕಗಳು ಸರ್ಕಾರದ ನಡವಳಿಕೆ ವಿರುದ್ಧ ಇರಬೇಕು. ಬೀದಿ ನಾಟಕಗಳು ಸಮುದಾಯ ಪರಿವರ್ತಿಸುವ ಕಥಾವಸ್ತು ಬೀದಿ ನಾಟಕಗಳಿಗಿರಬೇಕು. ಇದರ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.

ಆದರೆ, ನಾಲ್ಕೈದು ಯುವಕರು ಸೇರಿಕೊಂಡು ಪ್ಯಾಕೇಜ್ ಲೆಕ್ಕದಲ್ಲಿ ಬೀದಿ ನಾಟಕ ಮಾಡಲು ಒಪ್ಪುತ್ತಾರೆ. 1960–70ರ ದಶಕದಲ್ಲಿದ್ದ ಬೀದಿ ನಾಟಕಗಳ ಮಹತ್ವ ಇಂದಿನ ಯುವ ಕಲಾವಿದರಿಗೆ ತಿಳಿಯುತ್ತಿಲ್ಲ. ಕೊರೊನಾ ಸಂದರ್ಭದಲ್ಲಿ ನೀರಿನ ಬಾಟಲ್‌ಗಳನ್ನು ಕಾಲಿಗೆ ಕಟ್ಟಿಕೊಂಡು ಕೂಲಿ ಕಾರ್ಮಿಕರು ತಮ್ಮತಮ್ಮ ಊರಿಗೆ ಹೋಗುವ ಪರಿಸ್ಥಿತಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಕ್ಕೆ ದೆಹಲಿ ಸರ್ಕಾರ ಕಣ್ಣು ಬಿಟ್ಟು ನೋಡಿದ್ದ ಪ್ರಸಂಗವನ್ನು ವಿವರಿಸಿದರು.

ಅದರಂತೆ ಗಾರ್ಮೆಂಟ್‌ನಲ್ಲಿ ದುಡಿಯುವ ಅಳೆಯರು ಬೆಂಗಳೂರಿನಲ್ಲಿ ಪಿಎಫ್ ಸಂಬಂಧ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದ ಪ್ರಸಂಗದಲ್ಲಿ ಕೇಂದ್ರ ಸರ್ಕಾರ ಒಂದೇ ದಿನಕ್ಕೆ ಈ ಸಮಸ್ಯೆಯನ್ನು ಬಗೆಹರಿಸಿತ್ತು. ಇಂತಹ ಸಣ್ಣಮಟ್ಟ ಸಮಸ್ಯೆಗಳು ಬೀದಿಯಲ್ಲಿ ಸಣ್ಣದಾಗಿ ಆರಂಭವಾಗುವ ಪ್ರತಿಭಟನೆಯಿಂದಲೇ ಬಗೆಹರಿದಿವೆ. ಆದರೆ, ಇದರ ವಿರುದ್ಧ ಬೀದಿಗಿಳಿಯಲು ಯುವ ಕಲಾವಿದರು ತಯಾರಿರಬೇಕು ಎಂದು ತಿಳಿಸಿದರು.

ಎಡಪಂಥೀಯ ಕಲಾವಿದರು, ನಿರ್ದೇಶಕರನ್ನು ಮುಂದಿಟ್ಟುಕೊಂಡು ಬಲಪಂಥೀಯ ಹಿಡಿತದಲ್ಲಿರುವ ಕಾಲೇಜು ಆಡಳಿತ ಮಂಡಳಿಗಳು ಹಿಂದುತ್ವದ ಪ್ರಚಾರ ಮಾಡುವಂತಹ ನಾಟಕಗಳನ್ನು ಕಾಲೇಜು ವಿದ್ಯಾರ್ಥಿಗಳಿಂದ ಪ್ರದರ್ಶನ ನೀಡಿಸುತ್ತಿದ್ದಾರೆ. ಆದರೆ, ಎಡಪಂಥೀಯ ವಿಚಾರಧಾರೆಗಳನ್ನು ಬಿಂಬಿಸುವ ನಾಟಕ ಅಥವಾ ಚಟುವಟಿಕೆಗಳಲ್ಲಿ ತೊಡಗಿದರೆ, ಆ ಕ್ಷಣದಿಂದಲೇ ಕಾಲೇಜು ಕ್ಯಾಂಪಸ್‌ನಿಂದ ಹೊರಗೆ ಕಳುಹಿಸುತ್ತಿರುವ ಪ್ರಸಂಗ ಜರುಗುತ್ತಿವೆ ಎಂದು ಬೆಂಗಳೂರಿನಲ್ಲಿ ನಡೆದ ಕಾಲೇಜುವೊಂದರ ಘಟನೆಯನ್ನು ವಿವರಿಸಿದರು. ಬಾಸುದೇವ ಸೋಮಾನಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಮಹದೇವ್, 'ಜನನಾಟ್ಯ ಮಂಡಳಿಯೊಂದಿಗಿನ ಒಡನಾಟ' ಕುರಿತು ಮಾತನಾಡಿದರೆ, ಸಮುದಾಯ ರಾಜ್ಯ ಸಮಿತಿ ಗೌರವಾಧ್ಯಕ್ಷ ಎಚ್.ಜನಾರ್ದನ್ (ಜನ್ನಿ) ಅವರು, 'ಸಮುದಾಯ ಸಾಂಸ್ಕೃತಿಕ ಜಾಥಾ ಮಹತ್ವ, ಪರಿಣಾಮ' ಕುರಿತು ಮಾತನಾಡಿದರು. ಸಮುದಾಯ ಮೈಸೂರು ಘಟಕದ ಕಾರ್ಯಾಧ್ಯಕ್ಷ ಕೆ.ಪಿ.ವಾಸುದೇವನ್, 'ಸದ್ಯದ ಭಾರತದ ಸಾಂಸ್ಕೃತಿಕ ಬಿಕ್ಕಟ್ಟುಗಳು ಕುರಿತು ಮಾತನಾಡಿದರು.

ಬಾಸುದೇವ ಸೋಮಾನಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಆರ್.ರಮೇಶ್ ಅವರು, ವಿಚಾರ ಸಂಕಿರಣದ ನಿರೂಪಿಸಿದರು.

> "1996ರಲ್ಲಿ ವೇತನ ಪರಿಷ್ಕರಣೆ ಸಂಬಂಧ ರಾಜ್ಯಾದ್ಯಂತ ಅಧ್ಯಾಪಕ ವರ್ಗದವರು ದೊಡ್ಡಮಟ್ಟದ ಚಳವಳಿಯನ್ನು ಸಂಘಟಿಸಿದ್ದರು. ಇದರಿಂದ ಯಶಸ್ಸು ದೊರಕಿತ್ತು. ಆದರೆ, 2006ರ ವೇಳೆಗೆ ಅಧ್ಯಾಪಕರ ಚಳವಳಿ ಕಟ್ಟುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಇಂದಿಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು ಹಾಗೆಯೇ ಮುಂದುವರೆದಿವೆ.
>
> –ಪ್ರೊ.ಎಸ್.ಆರ್.ರಮೇಶ್, ನಿವೃತ್ತ ಪ್ರಾಂಶುಪಾಲ

ದೇಶ – ವಿದೇಶ

ವಲಸಿಗರ ನೋಂದಣಿ ನಿಯಮಕ್ಕೆ ಯುಎಸ್ ನ್ಯಾಯಾಲಯ ಒಪ್ಪಿಗೆ

ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ ವಾಸಿಸುವ ಪ್ರತಿಯೊಬ್ಬ ವಲಸಿಗರೂ ತಮ್ಮ ದಾಖಲೆಗಳನ್ನು ಸದಾ ತಮ್ಮ ಜೊತೆ ಇಟ್ಟುಕೊಳ್ಳಬೇಕು ಎಂಬ ಅಮೆರಿಕದ ಹೋಮ್ ಲ್ಯಾಂಡ್ ಸೆಕ್ಯೂರಿಟಿ ಇಲಾಖೆ (ಡಿಹೆಚ್‌ಎಸ್) ನಿಯಮಕ್ಕೆ ಅಮೆರಿಕದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಒಪ್ಪಿಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಡಿಹೆಚ್‌ಎಸ್ ವಲಸೆ ನಿಯಮ ಪಾಲಿಸದವರ ವಲಸಿಗರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಅಮೆರಿಕದಲ್ಲಿ ಕಾನೂನು ಬದ್ಧವಾಗಿ ಕೆಲಸ ಮಾಡುವ ಅಥವಾ ವಿದ್ಯಾರ್ಥಿ ವೀಸಾದಡಿ ಶಿಕ್ಷಣ ಪಡೆಯುತ್ತಿರುವವರೂ ಕೂಡ ಈ ನಿಯಮವನ್ನು ಪಾಲಿಸಬೇಕು ಎಂದು ಡಿಹೆಚ್‌ಎಸ್ ಸ್ಪಷ್ಟಪಡಿಸಿದೆ. ಒಂದು ವೇಳೆ ವಲಸಿಗರು ದಾಖಲೆಗಳನ್ನು ತೋರಿಸಲು ಸಾಧ್ಯವಾಗದಿದ್ದರೆ ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಡಿಹೆಚ್‌ಎಸ್ ಎಚ್ಚರಿಸಿದೆ. ಟ್ರಂಪ್ ಆಡಳಿತದ ಈ ಹೊಸ ನಿಯಮವು ಅಮೆರಿಕದಲ್ಲಿ ವಾಸಿಸುವ ಲಕ್ಷಾಂತರ ವಲಸಿಗರ ಮೇಲೆ ಪರಿಣಾಮ ಬೀರಲಿದೆ.



ವೈದ್ಯೆ ಮೇಲೆ ಅತ್ಯಾಚಾರ: ಐಪಿಎಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಮದುವೆಯಾಗುವುದಾಗಿ ಭರವಸೆ ನೀಡಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಇತ್ತೀಚೆಗೆ ನಾಗ್ಪುರದ ಇಮಾಮ್ವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರರ ಪ್ರಕಾರ ವೈದ್ಯೆ ಮತ್ತು ಆ ವ್ಯಕ್ತಿ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕಕ್ಕೆ ಬಂದಿದ್ದಾರೆ. ಆಗ ಆರೋಪಿಯು ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಬ್ಬರು ಸ್ನೇಹಿತರಾದ ನಂತರ, ಆರೋಪಿ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಭಾರತೀಯ ಪೊಲೀಸ್ ಸೇವೆಗೆ ಆಯ್ಕೆಯಾದ ನಂತರ ಆರೋಪಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ ಮತ್ತು ಮದುವೆಯಾಗಲು ನಿರಾಕರಿಸಿದ್ದಾನೆ. ಆಕೆಯ ದೂರಿನ ಆಧಾರದ ಮೇಲೆ ಐಪಿಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು.

ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲವು ಎಲೆಕ್ಟ್ರಾನಿಕ್ ವಸ್ತುಗಳಿಗೆ ಸುಂಕ ವಿನಾಯಿತಿ ಘೋಷಿಸಿದ ಅಮೆರಿಕ

ವಾಷಿಂಗ್ಟನ್: ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಸುಂಕ ಯುದ್ಧ ಸಾರಿರುವ ಅಮೆರಿಕವು ಅಲ್ಪ ವಿನಾಯಿತಿಯನ್ನೂ ಘೋಷಿಸಿದೆ. ಸ್ಮಾರ್ಟ್ ಫೋನ್, ಲ್ಯಾಪ್‌ಟಾಪ್ ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನು ಪ್ರತಿ ಸುಂಕದಿಂದ ಹೊರಗಿಡುವುದಾಗಿ ತಿಳಿಸಿದೆ. ಅಮೆರಿಕದಲ್ಲಿ ತಯಾರಾಗದ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಈ ಸುಂಕ ನಿಯಮ ಅನ್ವಯಿಸುವುದಿಲ್ಲ. ಗ್ರಾಹಕರ ಮೇಲೆ ಬೀಳುವ ಹೆಚ್ಚಿನ ಹೊರೆ ತಗ್ಗಿಸಲು ಡೊನಾಲ್ಡ್ ಟ್ರಂಪ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ವಿನಾಯಿತಿಯಿಂದ ಎಲೆಕ್ಟ್ರಾನಿಕ್ ಕಂಪನಿಗಳಾದ ಆಪಲ್, ಸ್ಯಾಮ್‌ಸಂಗ್, ಎನ್‌ವಿಡಿಯಾದಂತಹ ಚಿಪ್ ತಯಾರಿಕಾ ಕಂಪನಿಗಳು ತೆರಿಗೆ ಹೊಡೆತದಿಂದ ತಪ್ಪಿಸಿಕೊಳ್ಳಲಿವೆ. ಪ್ರತಿ ಸುಂಕದಿಂದ ಹೊರಗಿಡಲಾದ ಉತ್ಪನ್ನಗಳ ಪಟ್ಟಿಯನ್ನು ಅಮೆರಿಕದ ಸುಂಕ ಹಾಗೂ ಗಡಿ ಭದ್ರತಾ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮೊಡೆಮ್ ರೂಟರ್, ಫ್ಲ್ಯಾಶ್‌ಡ್ರೈವ್ ಹಾಗೂ ತಂತ್ರಜ್ಞಾನ ಉತ್ಪನ್ನಗಳು ಇದರಲ್ಲಿ ಸೇರಿವೆ.



ಅನ್ಯ ಸಮುದಾಯದ ಯುವಕನೊಂದಿಗೆ ಯುವತಿ ಮದುವೆ; ತಂದೆ ಆತ್ಮಹತ್ಯೆ

ಭೋಪಾಲ್: ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅನ್ಯ ಸಮುದಾಯದ ಯುವಕನೊಂದಿಗೆ ಮಗಳು ಮದುವೆಯಾಗಿದ್ದಕ್ಕೆ ಮನನೊಂದ ಮೆಡಿಕಲ್ ಸ್ಟೋರ್ ಮಾಲೀಕ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಷಿರಾಜ್ ಅಲಿಯಾಸ್ ಸಂಜು ಜೈಸ್ವಾಲ್ ರಾತ್ರಿ 1 ಗಂಟೆ ಸುಮಾರಿಗೆ ತಮ್ಮ ರೂಂನಲ್ಲಿ ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ. ಗುಂಡೇಟಿನ ಶಬ್ದ ಕೇಳಿದ ನಂತರ ಕುಟುಂಬ ಸದಸ್ಯರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಎಎಸ್‌ಪಿ ಕೃಷ್ಣ ಲಾಲ್ ಚಂದಾನಿ ಪ್ರಕಾರ ರಿಷಿರಾಜ್ ಅವರ ಮಗಳು ಸುಮಾರು 15 ದಿನಗಳ ಹಿಂದೆ ನೆರೆಯ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಳು. ನಂತರ ಆಕೆಯನ್ನು ಪತ್ತೆ ಹಚ್ಚಿ ಕರೆತರಲಾಯಿತು. ನಂತರದ ನ್ಯಾಯಾಲಯದ ವಿಚಾರಣೆ ಸಮಯದಲ್ಲಿ ಮಗಳು ತಾನು ಕಾನೂನು ಬದ್ಧವಾಗಿ ಮದುವೆಯಾಗಿರುವುದಾಗಿ ಮತ್ತು ತನ್ನ ಪತಿಯೊಂದಿಗೆ ಹೋಗಲು ನಿರ್ಧರಿಸಿರುವುದಾಗಿ ಹೇಳಿದ್ದಾಳೆ. ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುವ ಮಗಳ ನಿರ್ಧಾರದಿಂದ ನೊಂದಿದ್ದ ರಿಷಿರಾಜ್, ತನ್ನ ಮಗಳ ಆಧಾರ್ ಕಾರ್ಡ್ ಪ್ರಿಂಟೌಟ್‌ನ ಹಿಂಬದಿಯಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿನ ಭಾರತೀಯ ಔಷಧ ಕಂಪನಿ ಗೋದಾಮಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ

ಉಕ್ರೇನ್: ಕದನ ವಿರಾಮದ ಪ್ರಸ್ತಾಪದ ನಡುವೆಯೂ ರಷ್ಯಾ ಹಾಗೂ ಉಕ್ರೇನ್ ಯುದ್ಧ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ನಡುವೆ ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಗೋಡೌನ್ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ ಎಂದು ಭಾರತದಲ್ಲಿನ ಉಕ್ರೇನಿಯನ್ ರಾಯಭಾರ ಕಚೇರಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ರಷ್ಯಾವು ಭಾರತದೊಂದಿಗೆ ವಿಶೇಷ ಸ್ನೇಹ ಹೊಂದಿದೆ ಎಂದು ಹೇಳಿಕೊಂಡರೂ, ಅದು ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ. ಉಕ್ರೇನ್‌ನಲ್ಲಿರುವ ಈ ಕಂಪನಿಯು ತಯಾರಿಸಿದ ಮಕ್ಕಳು ಮತ್ತು ವೃದ್ಧರಿಗೆ ನೀಡಲಾಗುವ ಔಷಧಿಗಳನ್ನು ನಾಶ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಆರೋಪಿಸಿದೆ. ಇಂದು ರಷ್ಯಾದ ಕ್ಷಿಪಣಿಯು ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿ ಕುಸುಮ್‌ನ ಗೋಡೌನ್ ಮೇಲೆ ಅಪ್ಪಳಿಸಿತು ಎಂದು ಉಕ್ರೇನಿಯನ್ ರಾಯಭಾರ ಕಚೇರಿ ತಿಳಿಸಿದೆ. ದಾಳಿ ಬಗ್ಗೆ ಹೆಚ್ಚಿನ ವಿವರಗಳು ತಕ್ಷಣ ಲಭಿಸಿಲ್ಲ.



ಮೈಸೂರು ಮಿತ್ರ ಸೋಮವಾರ 14 ಏಪ್ರಿಲ್ 2025

ಆಟೋ ಪಲ್ಟಿ : ಚಾಲಕ ಪಾರು



ನಾಪೋಕ್ಲು,ಏ.13–ಆಟೋ ಪಲ್ಟಿಯಾಗಿದ್ದು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯೊಂದು ನಡೆದಿದೆ.

ಕೋಕೇರಿ–ಕೊಳಕೇರಿ ಸಂಪರ್ಕ ರಸ್ತೆಯಲ್ಲಿ ರಾತ್ರಿ ಸಂಚರಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಿಂದ ಆಟೋ ನಜ್ಜುಗುಜ್ಜಾಗಿದೆ

ಅಪಘಾತಕ್ಕೀಡಾದ ಕಾರಿನಲ್ಲಿ ಗಾಂಜಾ ಪತ್ತೆ

ಮಡಿಕೇರಿ,ಏ.13–ಅಪಘಾತಕ್ಕೀಡಾದ ಕಾರಿನಲ್ಲಿದ್ದ ಯುವಕರು ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಪುತ್ತೂರು ಕುಕ ಗ್ರಾಮ ನಿವಾಸಿ ಫಾರುಕ್ (27), ಪುತ್ತೂರು ದರ್ಬೆ ನಿವಾಸಿ ಮೊಹಮದ್ ಮುಸ್ತಾಫ(27) ಮತ್ತು ಜಾಬೀರ್ (35) ಎಂಬವರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 17 ಸಾವಿರ ರೂ.ಮೌಲ್ಯದ 147 ಗ್ರಾಂ ಗಾಂಜಾ, ಡಿಜಿಟಲ್ ಮಾಪಕ ಉಪಕರಣ, ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಕೇರಳ ನೋಂದಣಿ ಹೊಂದಿದ್ದ ಕಾರೊಂದು(ಕೆಎಲ್–14.ಎಸಿ.1248) ಮಡಿಕೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿ 275 ಹಾದು ಹೋಗುವ ದೇವರಕೊಲ್ಲಿ ಬಳಿ ಮೋರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಈ ವೇಳೆ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ 3 ಮಂದಿ ಯುವಕರನ್ನು ಹೊರ ತೆಗೆದು ರಕ್ಷಿಸಿದಾಗ ಯಾವುದೇ ಗಾಯಗಳಾಗದೇ ಸುರಕ್ಷಿತವಾಗಿರುವುದು ಕಂಡು ಬಂತು. ಆದರೆ ಯುವಕರು ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಯುವಕರ ಕಾರಿನಲ್ಲಿದ್ದ ಬ್ಯಾಗ್ ಒಂದನ್ನು ಪರಿಶೀಲನೆ ನಡೆಸಿದ ಸಂದರ್ಭ ಗಾಂಜಾ ಪ್ಯಾಕೆಟ್‌ಗಳು, ಡಿಜಿಟಲ್ ಮಾಪಕ ಉಪಕರಣ ಕಂಡು ಬಂದಿದೆ. ಬಳಿಕ ಸ್ಥಳೀಯರು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ ಪಿರಿಯಾಪಟ್ಟಣದಿಂದ ಗಾಂಜಾ ಖರೀದಿಸಿ ಮಡಿಕೇರಿ ಮಾರ್ಗವಾಗಿ ಪುತ್ತೂರು ಕಡೆಗೆ ತೆಗೆದುಕೊಂಡು ಹೋಗುತ್ತಿದ್ದುದಾಗಿ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಪೊಲೀಸರು ಎನ್‌ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಂತ್ರಿಕ ದೋಷ ಕಾರು ಬೆಂಕಿಗಾಹುತಿ



ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹೊರ ವಲಯದ ಸಿಂಕೋನ ಬಳಿ ನಡೆದಿದೆ.

ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಸುಂಟಿಕೊಪ್ಪ ಕಡೆಗೆ ಹೋಗುತ್ತಿದ್ದ ಡಸ್ಟರ್ ಕಾರಿನ ಇಂಜಿನ್ ಬಳಿ ಮೊದಲು ಹೊಗೆ ಕಾಣಿಸಿಕೊಂಡು ಬೆಂಕಿ ಕಾಣಿಸಿಕೊಂಡಾಗ ಕಾರಿನಲ್ಲಿದ್ದ ಇಬ್ಬರು ಯುವಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಸಂಪೂರ್ಣ ಕಾರನ್ನು ಸುಟ್ಟು ಕರಕಲಾಗಿಸಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಈ ಘಟನೆಯಿಂದ ಮಡಿಕೇರಿ–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ನಲ್ಲಿ ಕಿಮೀ ದೂರ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಕಂಡು ಬಂತು.

ಹೆಜ್ಜೇನು ದಾಳಿಗೆ ರೈತ ಬಲಿ

ಕುಶಾಲನಗರೆ, ಏ.13– ಸಮೀಪದ ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿ ಹೆಜ್ಜೇನು ದಾಳಿಯಿಂದ ರೈತನೊಬ್ಬ ಮೃತಪಟ್ಟಿದ್ದಾನೆ

ರೈತ ನಂಜುಂಡ(50) ತಮ್ಮ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಹೆಜ್ಜೇನು ಗುಂಪು ದಾಳಿ ಮಾಡಿದೆ. ದಾಳಿಗೊಳಗಾದ ನಂಜುಂಡ ಓಡಿ ಮನೆಯ ಹತ್ತಿರ ಬಂದಾಗ ಮನೆಯವರು ಸಮೀಪದ ಕೊಣನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ದಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ ರೈತ ನಂಜುಂಡ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ

ಭಾಗಮಂಡಲದಲ್ಲಿ ನಾಳೆ ಅರೆಭಾಷೆ ಗಡಿನಾಡ ಉತ್ಸವ

ಮಡಿಕೇರಿ ಏ.13–ಅರೆಭಾಷೆ ಅಕಾಡೆಮಿ ಸ್ಥಾಪನೆಯ ದಶವರ್ಷದ ಸಂಭ್ರಮಾಚರಣೆಯ ನೆನಪಿಗಾಗಿ ಅರೆಭಾಷೆ ಗಡಿನಾಡ ಉತ್ಸವ'ವವನ್ನು ಏ.15ರಂದು ನಗರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್‌ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್‌ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಂಸ್ಥೆಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆಯೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅರೆಭಾಷೆ ಸಾಹಿತ್ಯದ ಸುಮಾರು 70ಕ್ಕೂ ಹೆಚ್ಚು ಪುಸ್ತಕಗಳ ಪ್ರಕಟಣೆಯನ್ನು ಅಕಾಡೆಮಿ ಇಲ್ಲಿಯವರೆಗೆ ಮಾಡಿದೆ. ಸಾಂಸ್ಕೃತಿಕವಾಗಿ ಭಾಷೆಯನ್ನು ಬಳಸಿಕೊಂಡು ಮೈಸೂರು, ಬೆಂಗಳೂರು ಮತ್ತು ಹೊರ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಹೊರಗೆ ಕೂಡ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಿದ್ದಾಗಿ ಹೇಳಿದರು.

ಭಾಗಮಂಡಲದ ಗಡಿನಾಡು ಉತ್ಸವವನ್ನು ಇದೇ ಏ.15 ರ ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಕರಿಕೆ ಗೇಟ್ ಬಳಿಯಿಂದ ಅರೆಭಾಷೆ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಆರಂಭವಾಗಲಿದ್ದು ಶ್ರೀ ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಸಾಂಪ್ರದಾಯಿಕ ವಸ್ತುಪ್ರದರ್ಶನ ಉದ್ಘಾಟಕರಾಗಿ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ. ಮಂತರ್ ಗೌಡ, ಸುಜಾ ಕುಶಾಲಪ್ಪ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷ ಕಾಳನ ರವಿ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ ತಿತಿರ, ಕರ್ನಾಟಕ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಂದ್ರಿರ ಮೋಹನ್‌ದಾಸ್, ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಪಿ.ಸಿ ಜಯರಾಮ, ಲಕ್ಷ್ಮಿನಾರಾಯಣ ಕಜೆಗದ್ದೆ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನಿರ್ದೇಶಕ ಹೊಸೂರು ಜೆ.ಸತೀಶ್ ಕುಮಾರ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಗೌಡ ಮಹಿಳಾ ಒಕ್ಕೂಟ ಅಧ್ಯಕ್ಷೆ ಅಮೆ ದಮಯಂತಿ ಭಾಗವಹಿಸಲಿದ್ದಾರೆ.

ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಸಂಘ ಸ್ಥಾಪಿಸಿ ಮಕ್ಕಳಲ್ಲಿ ಭಾಷೆ ಮತ್ತು ಸಂಸ್ಕೃತಿಯ ಅರಿವನ್ನು ಮೂಡಿಸಿ, ಪ್ರಚಾರಪಡಿಸುವ ಮೂಲಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಯಲ್ಲಿ ತನ್ನದೇ ಆದ ಪಾತ್ರ ನಿರ್ವಹಿಸುತ್ತಿದೆ ಎಂದರು.

ರಾಜ್ಯದ ಅರೆಭಾಷಿಕರ ಗಡಿ ಪ್ರದೇಶದಲ್ಲಿ ಒಟ್ಟು 6 ಗಡಿನಾಡು ಉತ್ಸವವನ್ನು ಹಮ್ಮಿಕೊಂಡಿದ್ದು, ಈಗಾಗಲೇ ಕೇರಳದ ಬಂದಡ್ಕ, ಸುಳ್ಯ ತಾಲೂಕಿನ ಗಡಿ ಗ್ರಾಮವಾದ ಮಂಡೆಕೋಲು, ಕೊಡಗಿನ ಚೆಯ್ಯಂಡಾಣೆ ಮತ್ತು ಕುಶಾಲನಗರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಆಚರಿಸಲಾಗಿದೆ ಎಂದು ಅವರು ನುಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಸೂದನ ಎಸ್.ಈರಪ್ಪ, ಕುದುಪಜೆ ಕೆ.ಪ್ರಕಾಶ್, ಸಂದೀಪ್ ಪೂಳಕಂಡ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಸುದ್ದಿಗೋಷ್ಠಿಯಲ್ಲಿ ಇದ್ದರು.



ಕಬಡ್ಡಿ ಟೂರ್ನಿಗೆ ನಿಖಿಲ್ ಗೌಡ ಶುಭ ಹಾರೈಕೆ

ಸೋಮವಾರಪೇಟೆ, ಏ.13– ರಾಷ್ಟ್ರೀಯ ಮಟ್ಟದ 'ಎ' ಗ್ರೇಡ್ ಹೊನಲು ಬೆಳಕಿನ 'ಒಕ್ಕಲಿಗರ ಕಪ್' ಕಬಡ್ಡಿ ಟೂರ್ನಿಯ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಗೌಡ ಭಾಗವಹಿಸಿ ತಂಡಗಳಿಗೆ ಶುಭ ಹಾರೈಸಿದರು.

ಒಕ್ಕಲಿಗರ ಯುವ ವೇದಿಕೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಕಬಡ್ಡಿ ಟೂರ್ನಿ ಸಮಾರಂಭದಲ್ಲಿ ಶಾಸಕ ಜಿ.ಡಿ. ಹರೀಶ್ ಗೌಡ ಅಂತರ ರಾಷ್ಟ್ರೀಯ ಕಬಡ್ಡಿ ಆಟಗಾರ ಬಿ.ಸಿ.ರಮೇಶ್ ಮೊದಲಾದವರು ನಿಖಿಲ್‌ಗೌಡರೊಂದಿಗೆ ಇದ್ದರು.

ಸಾಮರಸ್ಯ ಸಂಗಮ ಕಾರ್ಯಕ್ರಮ



ಸಾಮರಸ್ಯ ಸಂಗಮ ಕಾರ್ಯಕ್ರಮವನ್ನು ಸಂಸದ ಯದುವೀರ್ ಉದ್ಘಾಟಿಸಿದರು.

ಮಡಿಕೇರಿ: ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮರಸ್ಯ ಸಂಗಮ ಕಾರ್ಯಕ್ರಮ ನಡೆಯಿತು.

ಸಾರ್ವಜನಿಕರಿಗಾಗಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರೀಯ ವಿಚಾರಗಳ ಪುಸ್ತಕ ಮೇಳ, ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸಂಸದ ಯದುವೀರ್ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಕೇಂದ್ರ ಸರ್ಕಾರ ಸಮಾಜದ ಎಲ್ಲಾ ಸ್ತರಗಳ ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ತಲುಪಿಸುವಂತಹ ಕಾರ್ಯಕ್ಕೆ ಮುಂದಾಗುವಂತೆ ಕರೆ ನೀಡಿದರು.

ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಸ್ವಾವಲಂಬಿ ಬದುಕು ಸಾಗಿಸಬೇಕು. ಉದ್ಯೋಗ, ವಾಸಕ್ಕೆ ಮನೆ, ಆರ್ಥಿಕವಾಗಿ ಎದ್ದು ನಿಲ್ಲುವಂತಹ ಛಲ ಸಮಾಜದ ಕಟ್ಟಕಡೆಯ ಮನುಷ್ಯನಿಂದ ಹಿಡಿದು ಮೇಲ್ ಸ್ತರದ ಜನರಿಗೂ ಇರಬೇಕು ಎಂದರು.

ಬಿಜೆಪಿ ಎಸ್‌ಸಿ ಘಟಕದ ರಾಜ್ಯಾಧ್ಯಕ್ಷರು ಹಾಗೂ ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಕುಮಾರ್, ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಗದ್ದೆ ಉಳುಮೆ ಮಾಡಿ ಭೂಮಿಗೆ ನಮನ ಸಲ್ಲಿಸಿದ ನಾಚಪ್ಪ

ಮಡಿಕೇರಿ,ಏ.13– ಕೊಡವ ಬುಡಕಟ್ಟು ಜನಾಂಗದ ಎಡ್ಮ್ಯಾರ್ 1 ಹೊಸ ವರ್ಷಾಚರಣೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿತು.



ಗದ್ದೆ ಉಳುಮೆ ಮಾಡಿ ಭೂಮಿಗೆ ನಮನ ಸಲ್ಲಿಸುವ ಮೂಲಕ ನಾಚಪ್ಪ ಎಡ್ಮ್ಯಾರ್ 1 ಹೊಸ ವರ್ಷಾಚರಣೆಗೆ ಚಾಲನೆ ನೀಡಿದರು.

ಗ್ರಾಮದ ಕೃಷಿಕ ಕೂಪದಿರ ಎನ್.ಮೋಹನ್ ಅವರ ಗದ್ದೆಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಜೋಡೆತ್ತು ಕೆಂಪಯ್ಯ ಹಾಗೂ ಕರಿಯನ ಮೂಲಕ ಗದ್ದೆ ಉಳುಮೆ ಮಾಡಿ ಭೂಮಿಗೆ ನಮನ ಸಲ್ಲಿಸಿದರು. ಎಡ್ಮ್ಯಾರ್ 1 ಏ.14ರಂದು ಆದರೂ ಕೊಡವ ಸಂಪ್ರದಾಯದಂತೆ ಎತ್ತುಗಳಿಂದ ಉಳುಮೆ ಮಾಡುವುದಿಲ್ಲ. ಈ ಕಾರಣಕ್ಕಾಗಿ ಒಂದು ದಿನ ಮುಂಚಿತವಾಗಿ ಉಳುಮೆ ಮಾಡಿ ಕೊಡವ ಬುಡಕಟ್ಟು ಜನಾಂಗ ಭೂಮಿ ಮತ್ತು ಪ್ರಕೃತಿಯೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧದ ಕುರಿತು ಸಾಕ್ಷೀಕರಿಸಲಾಗಿದೆ ಎಂದು ನಾಚಪ್ಪ ತಿಳಿಸಿದರು. ಕೊಡವ ಬುಡಕಟ್ಟು ಜನರು ಸೌರಮಾನ ಪದ್ಧತಿಯ ಕ್ಯಾಲೆಂಡರನ್ನು ಅನುಸರಿಸುತ್ತಾರೆ. ಹೊಸ ವರ್ಷದ ಎಡ್ಮ್ಯಾರ್ 1 ಸೇರಿದಂತೆ ಕೊಡವರ ಸಾಂಪ್ರದಾಯಿಕ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವ ಮೂಲಕ ವಿಶಿಷ್ಟ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಸಿಎನ್‌ಸಿ ಸಂಘಟನೆ ಮಾಡಿಕೊಂಡು ಬರುತ್ತಿದೆ ಎಂದರು.

ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಇದೇ ಸಂದರ್ಭ ಎನ್.ಯು. ನಾಚಪ್ಪ ಹಕ್ಕೊತ್ತಾಯ ಮಂಡಿಸಿದರು. ಕೂಪದಿರ ಒಕ್ಕದ ಅಧ್ಯಕ್ಷೆ ಕೂಪದಿರ ಪುಷ್ಪಾ ಮುತ್ತಪ್ಪ, ಕೂಪದಿರ ಗಂಗವ್ವ, ಕೂಪದಿರ ಕಾವೇರಿಯಮ್ಮ, ಕೂಪದಿರ ಭವ್ಯಾ ಮಾಚಯ್ಯ, ಕೂಪದಿರ ನಯನಾ ಯಶವಂತ, ಪಟ್ಟಮಾಡ ಕುಶ, ಕೂಪದಿರ ಮೋಹನ್, ಮಂದಪಂಡ ಮನೋಜ್, ರೋಷನ್, ಕೂಪದಿರ ಪ್ರಣಾಮ್, ಯಶವಂತ ಕುಮಾರ್ ಮತ್ತಿತರರು ಗದ್ದೆ ಉಳುಮೆ ಸಂದರ್ಭ ಹಾಜರಿದ್ದರು.

ಚೋಕಿರ ಉತ್ತಪ್ಪ ನಿಧನ



ನಾಪೋಕ್ಲು: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ನಿವಾಸಿ ಚೋಕಿರ ಕುಟುಂಬದ ಪಟ್ಟೆದಾರ ಚೋಕಿರ ಉತ್ತಪ್ಪ (ಅಪ್ಪುಣಿ 89) ನಿಧನರಾದರು. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರವು ಸೋಮವಾರ ಮೃತರ ಸ್ವಗೃಹದಲ್ಲಿ ನಡೆಯಲಿದೆ.

ಅಂಬೇಡ್ಕರ್ ವಿಚಾರಧಾರೆ ಸದಾ ಕಾಲ ಪ್ರಸ್ತುತ: ಶಿಲ್ಪಾನಾಗ್



ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣವನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಉದ್ಘಾಟಿಸಿದರು.

ಚಾಮರಾಜನಗರ, ಏ.13 –ಸಮಾಜದ ಸರ್ವರ ಒಳಿತಿಗಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದ ದೂರದೃಷ್ಟಿ ಚಿಂತನೆಗಳು ವಿಚಾರಧಾರೆಗಳು ಸದಾ ಕಾಲ ಪ್ರಸ್ತುತವಾಗಿರುತ್ತವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಹೊಂದಿದ್ದ ಸಮಾಜಮುಖಿ ಚಿಂತನೆಗಳು ಎಲ್ಲಾ ಕಾಲಕ್ಕೂ ಅಗತ್ಯವಾಗಿವೆ. ಅಂದೇ ಅವರು ಚಿಂತನೆಯ ಬೀಜಗಳನ್ನು ಮೆದುಳಿನಲ್ಲಿ ಬಿತ್ತಿದರು. ಅವರ ಸಾಧನೆ ಹೋರಾಟವೆಲ್ಲವನ್ನು ಸದಾ ಸ್ಮರಿಸಬೇಕೆಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಮಾತನಾಡಿ ಹಿಂದೆ ಹೆಣ್ಣು ಮಕ್ಕಳು ಅಕ್ಷರದಿಂದ ವಂಚಿತರಾಗಿದ್ದರು. ಮನೆಯ ಕೆಲಸಕ್ಕೆ ಸೀಮಿತರಾಗಿದ್ದ ಮಹಿಳೆಯರಿಗೆ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದವರು ಅಂಬೇಡ್ಕರ್. ಮೂಢನಂಬಿಕೆಗಳನ್ನು ಬಿಟ್ಟು ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ದಿವ್ಯ ಸಾನಿಧ್ಯ ವಹಿಸಿದ್ದ ಡಾ. ಕಲ್ಯಾಣ ಸಿರಿ ಭಂತೇಜಿ ಮಾತನಾಡಿ ಶಿಕ್ಷಣದ ಪ್ರತಿರೂಪವಾಗಿ ಅಂಬೇಡ್ಕರ್ ಜಗತ್ತಿನ ಮುಂದೆ ನಿಂತಿದ್ದಾರೆ. ಶಿಕ್ಷಣದ ಜೊತೆ ಪ್ರಜ್ಞೆ ಸಹ ಅವಶ್ಯಕವಾಗಿದೆ ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಅರಿಯುವುದೆ ಪ್ರಜ್ಞೆ, ಮಾನವೀಯತೆ ಮನುಷ್ಯತ್ವವನ್ನು ಗುಣಗಳನ್ನು ಪ್ರತಿಯೊಬ್ಬರು ಹೊಂದಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟರು. ನಮಗಿರುವ ಅವಕಾಶಗಳನ್ನು ಬಳಸಿಕೊಂಡು ಜ್ಞಾನ ಹೆಚ್ಚಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೂ ಶಿಕ್ಷಣದಲ್ಲಿ ಸಾಧನೆ ಮಾಡಲು ಪ್ರೇರೇಪಿಸಬೇಕು ಎಂದು ತಿಳಿಸಿದರು.

ತುಮಕೂರಿನ ಬೌದ್ಧ ಚಿಂತಕರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಎಸ್.ನಟರಾಜ, ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ಎಸ್.ನರೇಂದ್ರ ಕುಮಾರ್ ಮಾತನಾಡಿದರು. ರಾಜ್ಯ ಮಟ್ಟದ ಡಾ. ಅಂಬೇಡ್ಕರ್ ಪ್ರಶಸ್ತಿಗೆ (ಜನಪದ) ಆಯ್ಕೆಯಾಗಿರುವ ಜಿಲ್ಲೆಯ ಹೊನ್ನೂರು ಗೌರಮ್ಮ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹೊನ್ನೂರು ಗೌರಮ್ಮ ನನಗೆ ಪ್ರಶಸ್ತಿ ಬಂದಿರುವುದಕ್ಕೆ ಸಂತಸವಾಗಿದೆ. ಆದರೆ ವಾಸಿಸಲು ಸ್ವಂತ ಮನೆ ಇಲ್ಲ. ನಿವೇಶನವೂ ಇಲ್ಲ. ಈ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದ ಕೂಡಲೇ ಜಿಲ್ಲಾಧಿಕಾರಿ ಪ್ರಶಸ್ತಿಯಿಂದ ನಮ್ಮ ಜಿಲ್ಲೆಗೆ ಹೆಮ್ಮೆ ಕೀರ್ತಿ ತಂದಿದ್ದೀರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದೇನೆ. ಮನೆ ಹಾಗೂ ನಿವೇಶನ ವ್ಯವಸ್ಥೆ ಮಾಡಿಕೊಡಲಿದ್ದೇವೆ ಎಂದು ವೇದಿಕೆಯಿಂದಲೇ ಭರವಸೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎನ್.ಮುನಿರಾಜು, ನಗರಸಭೆ ಪೌರಾಯುಕ್ತರಾದ ಎಸ್.ವಿ. ರಾಮದಾಸ್, ಡಾ.ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಗವಾನ್ ಮಹಾವೀರ ಜಯಂತಿ ಮೆರವಣಿಗೆ



ನಗರದಲ್ಲಿ ಭಾನುವಾರ ನಡೆದ ಭಗವಾನ್ ಮಹಾವೀರ ಜಯಂತಿ ಮೆರವಣಿಗೆಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಯುವ ಕಾಂಗ್ರೆಸ್ ಸದೃಢಗೊಳಿಸಲು ಘಟಕದ ಅಧ್ಯಕ್ಷ ಮಂಜುನಾಥ್ ಕರೆ

ಚಾಮರಾಜನಗರ,ಏ.13–ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸದೃಢವಾದರೆ, ಕಾಂಗ್ರೆಸ್ ಬಲಿಷ್ಠಗೊಂಡು ಸಂಘಟನೆ ಮತ್ತು ಅಧಿಕಾರ ಪಡೆಯುವಲ್ಲಿಯೂ ಮುಂಚೂಣಿಯಲ್ಲಿರುತ್ತದೆ ಎಂದು ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ತಿಳಿಸಿದ್ದಾರೆ.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್‌ನಿಂದ ನವ ನಿರ್ಮಾಣಕ್ಕಾಗಿ ಯುವ ಸಂಕಲ್ಪ ಸಮಾವೇಶ ಹಾಗೂ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಅಪನಂಬಿಕೆ ಇದೆ. ಇದು ಶುದ್ಧ ಸುಳ್ಳು, ನಾನು ಇಲ್ಲಿಂದಲೇ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಚಾರ ಆರಂಭಿಸಿದೆ. ಅಭೂತವಾಗಿ ಜಯ ಗಳಿಸಿದ್ದೇನೆ ಎಂದು ಜಿಲ್ಲೆಯ ಬಗ್ಗೆ ಅಭಿಮಾನದ ಮಾತುಗಳನ್ನಾಡಿದರು.

ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪೂರಕವಾಗಿದೆ. 75 ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ. ಅಂಬೇಡ್ಕರ್ ಸಂವಿಧಾನ ಆಶಯದಂತೆ ಪಕ್ಷ ಹಾಗೂ ಸರ್ಕಾರ ಮುನ್ನಡೆಯುತ್ತಿದೆ. ಸಾಮಾಜಿಕ ಬದ್ಧತೆಯನ್ನು ಕಾಂಗ್ರೆಸ್ ಹೊಂದಿದೆ ಎಂದರು.

ಸಂಸದ ಸುನೀಲ್‌ಬೋಸ್ ಮಾತನಾಡಿ, ಕಾಂಗ್ರೆಸ್ ವರಿಷ್ಠರು ಪಕ್ಷದ ಯುವಕರಿಗೆ ಮುಂಬರುವ ಚುನಾವಣೆಯಲ್ಲಿ ಶೇ. 40ರಷ್ಟು ಟಿಕೆಟ್ ನೀಡಬೇಕು. ಈ ಮೂಲಕ ಮುಂದಿನ ನಾಯಕತ್ವಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿ. ಯೋಗೇಂದ್ರ, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಬಸವರಾಜು, ಮಿಲಿಂದ್ ಧರ್ಮಸೇನಾ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು, ಚೂಡಾ ಧ್ಯಕ್ಷ ಮಹಮದ್ ಅಸ್ಗರ್, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ರಫಿಕ್ ಅಹಮದ್, ಚೇತನ ದೊರೆರಾಜ್, ಯುವ ಮುಖಂಡ ನಾಗೇಂದ್ರನಾಯಕ್, ಜಿಲ್ಲಾ ಉಪಾಧ್ಯಕ್ಷ ಸೈಯದ್ ಮುಸಾಯಿಬ್, ಸೈಯದ್ ಇಸ್ಮಾಹಿಲ್, ಚಂದನ್, ಪುಟ್ಟಬುದ್ಧಿ, ಗೀತಾ, ರವಿ, ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್‌ಕುಮಾರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ದ್ವಾರ್ಕಿ ಹಾಗೂ ಪದಾಧಿಕಾರಿಗಳು ಹಾಜರಿದ್ದರು.



ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ್ ಪಕ್ಷದ ಧ್ವಜ ನೀಡಿ ಉದ್ಘಾಟಿಸಿದರು.

ಭರತನಾಟ್ಯ ಪ್ರತಿಭೆ ಪುಟ್ಟ ಪೋರಿ ಸಾನ್ವಿಗೌಡ

ಯಳಂದೂರು,ಏ.13–ಸಣ್ಣ ವಯಸ್ಸಿನಲ್ಲಿಯೇ ಭರತನಾಟ್ಯ ಕಲಿತು ಹಲವಾರು ಕಡೆ ಪ್ರದರ್ಶನ ನೀಡುವ ಮೂಲಕ ಪುಟ್ಟ ಪ್ರತಿಭೆಯೊಂದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.



ಪಟ್ಟಣದ ನಿವಾಸಿಯಾದ ಕೆ.ಪಿ. ಪ್ರಕಾಶ್ ಹಾಗೂ ದಿವ್ಯಾ ದಂಪತಿಯ ಪುತ್ರಿಯಾದ ಸಾನ್ವಿ ಪ್ರಸ್ತುತ ಇಲ್ಲಿನ ಎಸ್‌ಡಿವಿಎಸ್ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ವ್ಯಾಸಂಗದ ಜೊತೆಗೆ ಒಂದು ವರ್ಷದಿಂದ ಮೈಸೂರಿನ ಶಿಕ್ಷಕಿ ಲತಾ ಎಂಬುವರ ಬಳಿ ಭರತನಾಟ್ಯ ಕಲಿಯುತ್ತಿರುವ ಸಾನ್ವಿ ಈಗಾಗಲೇ ಹಲವು ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ನೀಡಿ ತನ್ನ ಪ್ರತಿಭೆ ಮೆರೆದಿದ್ದಾಳೆ

ಇತ್ತೀಚೆಗೆ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ನಡೆದ ಶ್ರೀ ಸಪ್ತ ಮಾತೃಕಾ ಚೌಡೇಶ್ವರಿ ಅಮ್ಮನವರ ರಥೋತ್ಸವ ಹಾಗೂ ಕಾಡೂರಮ್ಮನವರ ಹಬ್ಬದಲ್ಲಿಯೂ ಭರತನಾಟ್ಯ ಪ್ರದರ್ಶನ ನೀಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ. ಶಾಲೆಯಲ್ಲಿಯೂ ಚುರುಕಿನಿಂದ ಇರುವ ಸಾನ್ವಿ ಸಣ್ಣ ವಯಸ್ಸಿನಲ್ಲಿಯೇ ಉತ್ತಮ ಪ್ರತಿಭೆ ಹೊಂದಿದ್ದಾಳೆ.

ಸಾನ್ವಿಯು ಮುಂದೆ ಉತ್ತಮ ಶಿಕ್ಷಣ ಜೊತೆಗೆ ಭರತನಾಟ್ಯದಲ್ಲಿ ಎತ್ತರಕ್ಕೆ ಬೆಳೆಯಲಿ ಎಂಬುದೇ ಎಲ್ಲರ ಆಶಯ.

ಉನ್ನತ ವ್ಯಾಸಂಗದಲ್ಲಿ ತೊಡಗಿ ಯಶಸ್ವಿ ಅಧಿಕಾರಿಗಳಾಗಿ : ಎಆರ್‌ಕೆ



ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದ ಓಟಗಾರರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಸರ್ಟಿಫಿಕೇಟ್ ವಿತರಿಸಿದರು. ಮ್ಯಾರಥಾನ್ ಓಟದಲ್ಲಿ 110ಕ್ಕೂ ಹೆಚ್ಚು ಯುವಕ, ಯುವತಿಯರು ಪಾಲ್ಗೊಂಡಿದ್ದರು.

> ಕೇವಲ ಫ್ಲೆಕ್ಸ್, ಬ್ಯಾನರ್‌ನಲ್ಲಿ ಫೋಟೋ ಬಂದರಷ್ಟೇ ನಾಯಕರಾಗುವುದಿಲ್ಲ. ನಮಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ, ಪಕ್ಷವನ್ನು ಸಂಘಟನೆ ಮಾಡುವ ಜೊತೆಗೆ ವೈಯುಕ್ತಿಕವಾಗಿ ನಾಯಕತ್ವವನ್ನು ವೃದ್ಧಿಸಿಕೊಳ್ಳಬೇಕು.
> –ಎಚ್.ಎಸ್. ಮಂಜುನಾಥ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು.

ಕೊಳ್ಳೇಗಾಲ. ಏ.13. ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿ ಆಗಬೇಕು ಎನ್ನುವ ಮೂಲಕ ಉನ್ನತ ವ್ಯಾಸಂಗದಲ್ಲಿ ತೊಡಗಿಸಿಕೊಂಡು ಯಶಸ್ವಿ ಅಧಿಕಾರಿಗಳಾಗುವ ನಿಟ್ಟಿನಲ್ಲಿ ನಿಮ್ಮ ಗುರಿ ನಿರಂತರವಾಗಿ ಇರಲಿ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಡಾ.ಬಿ.ಆರ್. ಅಂಬೇಡ್ಕರ್‌ಜನ್ಮ ದಿನದ ಪ್ರಯುಕ್ತ ಎಂ.ಜಿ.ಎಸ್.ವಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಯೋಜಿಸಿದ್ದ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನ ದಿನಗಳಲ್ಲಿ ಕ್ರೀಡೆಗೂ ಹೆಚ್ಚಿನ ಮಹತ್ವವಿದೆ. ಅದೇ ರೀತಿ ವಿದ್ಯಾರ್ಥಿಗಳು ಸಹಾ ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದರ ಜೊತೆಗೆ ಓದಿಗೂ ಹೆಚ್ಚಿನ ಆದ್ಯತೆ ನೀಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳಾಗುವ ನಿಟ್ಟಿನಲ್ಲಿ ಗುರಿ ಹೊಂದಬೇಕೆಂದರು.

ನಾನೊಬ್ಬ ಕ್ರೀಡಾಪ್ರೇಮಿಯಾಗಿದ್ದು, ಹಾಗಾಗಿಯೇ ಕ್ಷೇತ್ರದಲ್ಲಿ ಯಾವುದೇ ಕ್ರೀಡಾಕೂಟಗಳು ನಡೆದರೂ ಉತ್ಸುಕತೆಯಿಂದ ಪಾಲ್ಗೊಳ್ಳುವೆ, 1978ರಲ್ಲಿ ನಾನು ಮೈಸೂರಿನ ಶಾರದ ವಿಲಾಸ್ ಹೈಸ್ಕೂಲ್‌ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗ ದಸರಾ ಕ್ರೀಡಾಕೂಟದ ವಿಭಾಗಮಟ್ಟದಲ್ಲಿ ಸ್ಪರ್ಧಿಸಿ ಕೊಕೊ, ಬಾಸ್ಕೆಟ್ ಬಾಲ್‌ಗಳಲ್ಲಿ ಸಾಧನೆಗೈದಿದ್ದಾಗಿ ಮೆಲುಕು ಹಾಕಿ ಓಟದಲ್ಲೂ ಉತ್ಸಾಹದಿಂದ ಭಾಗಿಯಾಗುತ್ತಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಶಾಟ್ ಪುಟ್, ಡಿಸ್ಕಸ್ ಥ್ರೋನಲ್ಲೂ 3ನೇ ಸ್ಥಾನಗಳಿಸಿದ್ದೆ ಎಂದರು.

ಮಹದೇಶ್ವರ ಕಾಲೇಜು ಕ್ರೀಡಾಂಗಣ ಅಭಿವೃದ್ದಿಯಲ್ಲಿ ಬಾಸ್ಕೆಟ್ ಬಾಲ್ ಕೋಚ್ ನಿರ್ಮಾಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು. ಮ್ಯಾರಥಾನ್ ಓಟದಲ್ಲಿ 110ಕ್ಕೂ ಅಧಿಕ ಯುವಕ, ಯುವತಿಯರು ಪಾಲ್ಗೊಂಡಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಕಂದಹಳ್ಳಿ ನಂಜುಂಡಸ್ವಾಮಿ, ಡಿವೈಎಸ್ಪಿ ಧರ್ಮೇಂದ್ರ, ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ, ಶಿಕ್ಷಕ ವಿನ್ಸೆಂಟ್ ಆಶೀರ್ವಾದ್, ಎಂ.ಜಿ.ಎಸ್.ವಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚೇತನ್ ದೊರೈರಾಜು ಇನ್ನಿತರಿದ್ದರು

ಆರೋಪಿಗಳಿಬ್ಬರ ಬಂಧನ ಒಣ ಗಾಂಜಾ, ಬೈಕ್ ವಶ

ಕೊಳ್ಳೇಗಾಲ: ತಾಲೂಕಿನ ಗುಂಡಾಲ್ ಸಮೀಪ ಮತ್ತು ಇರಮ್ಮನದೊಡ್ಡಿ ಗ್ರಾಮದಲ್ಲಿ ಪ್ರತ್ಯೇಕವಾಗಿ ಮಾರಾಟ ಮಾಡಲು ಗಾಂಜಾ ಕೊಂಡೊಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 462 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಕೊಂಗರಹಳ್ಳಿ ನಾಗರಾಜು ಅಲಿಯಾಸ್ ಬಕಾಸುರ, ಪುಟ್ಟಿರಮ್ಮನ ದೊಡ್ಡಿಯ ರಂಗೇಗೌಡ ಅಲಿಯಾಸ್ ರಂಗಸ್ವಾಮಿ ಬಂಧಿತ ಆರೋಪಿಗಳು. ಈ ಪೈಕಿ ನಾಗರಾಜು ಎಂಬಾತ ಗುಂಡಾಲ್ ಕಡೆಯಿಂದ ಕಾಮಗೆರೆ ಕಡೆಗೆ ಅಕ್ರಮವಾಗಿ ಮಾರಾಟ ಮಾಡಲೆಂದು 322 ಗ್ರಾಂ ಒಣ ಗಾಂಜಾವನ್ನು ಚಿಕ್ಕಚೀಲವೊಂದರಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಮಾಹಿತಿ ಅರಿತ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿ 322 ಗ್ರಾಂ ಗಾಂಜಾ ಮತ್ತು ಬೈಕ್ ವಶಕ್ಕೆ ಪಡೆದಿದ್ದಾರೆ

ಅದೇ ರೀತಿ ಪುಟ್ಟಿರಮ್ಮನದೊಡ್ಡಿಯ ರಂಗೇಗೌಡ ಅಲಿಯಾಸ್ ರಂಗಸ್ವಾಮಿ(31) ಅಕ್ರಮ ವಾಗಿ ಗಾಂಜಾ ತೆಗೆದುಕೊಂಡು ತೆರಳುತ್ತಿದ್ದಾಗ ಖಚಿತ ಮಾಹಿತಿ ಹಿನ್ನೆಲೆ ಪಿಎಸ್‌ಐ ಎಸ್.ಎ.ಸುಪ್ರೀತ್, ಡಿ.ಎಸ್. ಪೂಜೇರಿ, ಎಎಸ್‌ಐ ಗೋವಿಂದ್, ಸಿಬ್ಬಂದಿಗಳಾದ ಮನೋಹರ್ ದಿನೇಶ್ ಸಿದ್ದರಾಜು, ವಿಜಯ್ ಕುಮಾರ್ ಆರೋಪಿಯಿಂದ 140 ಗ್ರಾಂ ಒಣ ಗಾಂಜವನ್ನು ಜಪ್ತಿ ಮಾಡಿದ್ದಾರೆ.

ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ



ಬೆಲೆಯೇರಿಕೆ ವಿರೋಧಿಸಿ ಸಿಪಿಐ(ಎಂ) ಮೈಸೂರು ಜಿಲ್ಲಾ ಸಮಿತಿಯ ಕಾರ್ಯಕರ್ತರು ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರು, ಏ.13(ಎಸ್‌ಪಿಎನ್)– ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೈಪೋಟಿಗೆ ಬಿದ್ದಂತೆ ಪೆಟ್ರೋಲ್–ಡೀಸಲ್, ಗ್ಯಾಸ್ ಸಿಲಿಂಡರ್, ಟೋಲ್, ವಿದ್ಯುತ್ ದರ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಸಿಪಿಐ(ಎಂ) ಮೈಸೂರು ಜಿಲ್ಲಾ ಸಮಿತಿ ಕಾರ್ಯಕರ್ತರು ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮುಜೀಬ್ ವಹಿಸಿ ಮತನಾಡಿ, ಕೇಂದ್ರ, ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿವೆ. ಇದರಿಂದ ಜನತೆ ಅತೀವ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಬೆಲೆ ಏರಿಕೆ ವಿಷಯದಲ್ಲಿ ಬಿಜೆಪಿ–ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಈ ಪಕ್ಷಗಳಿಗೆ ಜನ ಸಮಾನ್ಯರ ಬಗ್ಗೆ ಕಾಳಜಿಯಿದ್ದರೆ ಈ ಬೆಲೆ ಏರಿಕೆ ಕೂಡಲೇ ಹಿಂದಕ್ಕೆ ಪಡೆಯಲಿ ಎಂದು ಒತ್ತಾಯಿಸಿದ ಅವರು, ಕೇಂದ್ರ ಸರ್ಕಾರ ಆಯಾಯ ರಾಜ್ಯಗಳಿಗೆ ನೀಡಬೇಕಾದ ನ್ಯಾಯೋಜಿತ ತೆರಿಗೆ ಪಾಲನ್ನು ನೀಡದೆ ಇರುವ ಕಾರಣ ರಾಜ್ಯಗಳಿಗೆ ಬೆಲೆಯೇರಿಕೆ ಅನಿವಾರ್ಯವಾಗುತ್ತಿದೆ. ಹಾಗಾಗಿ ಬಿಜೆಪಿ ರಾಜಕೀಯ ಸೇಡಿಗಾಗಿ ಪಾಲು ನೀಡುವಲ್ಲಿ ಅನ್ಯಾಯ ಮಾಡುತ್ತಿರುವುದು ಬೇಸರ ಸಂಗತಿ ಎಂದರು.

ಈ ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯ ಹೆಚ್.ಎಸ್.ಸುನಂದ, ಮೈಸೂರು ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಹಾಸನ ಮತ್ತು ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ, ಕೆ.ಬಸವರಾಜ್, ಜಿ.ಜಯರಾಂ, ಸುಬ್ರಹ್ಮಣ್ಯ, ಪೃಥ್ವಿ, ಕುಮಾರಿ ಶಾಕುಂತಲ, ಲೀಲಾವತಿ, ಮಂಜುಳಾ, ಅಣ್ಣಪ್ಪ, ಮೆಹಬೂಬ್, ಬಾಲಾಜಿ ರಾವ್, ಕೃಷ್ಣ, ಚಂದ್ರಶೇಖರ್, ರಾಜೇಂದ್ರ ಮತ್ತಿತರು ಇದ್ದರು.

ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ

ಮೈಸೂರು, ಏ.13(ಎಸ್‌ಬಿಡಿ)– ಮೊಬೈಲ್‌ನಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯನ್ನು ಮೈಸೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ರಿಂಗ್ ರಸ್ತೆ ಪಕ್ಕದ ಪೆಟ್ಟಿಗೆ ಅಂಗಡಿಯೊಂದರ ಬಳಿ ಶನಿವಾರ ರಾತ್ರಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದಾಗ ಸಿಸಿಬಿ ಸಬ್‌ಇನ್ಸ್‌ಪೆಕ್ಟರ್ ರಾಜು ಕೋನಕೇರಿ ಹಾಗೂ ಸಿಬ್ಬಂದಿ ವಶಕ್ಕೆ ಪಡೆದು, ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿ.ಆರ್.ವರ್ಷ ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ಮೈಸೂರು, ಏ. 13 – ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮೈಸೂರಿನ ಬಿಜಿಎಸ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಬಿ.ಆರ್.ವರ್ಷ 564 (ಶೇ 94%) ರಷ್ಟು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇಂಗ್ಲಿಷ್–91, ಸಂಸ್ಕೃತ–99. ಭೌತಶಾಸ್ತ್ರ–92, ರಸಾಯನ ಶಾಸ್ತ್ರ–95, ಗಣಿತ–91, ಜೀವಶಾಸ್ತ್ರ–96 ಅಂಕಗಳನ್ನು ಪಡೆದಿದ್ದಾರೆ. ಈಕೆ ನಂಜನಗೂಡು ತಾಲೂಕಿನ ಬಸವನಪುರ (ನಗರ್ಲೆ ಸಮೀಪ) ಗ್ರಾಮದ ಕೃಷಿಕ ರವಿ ಮತ್ತು ಸುಶೀಲ ದಂಪತಿ ಜ್ಯೇಷ್ಠ ಪುತ್ರಿ.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

Govt. Job ಇರುವ ವಿಚ್ಛೇದಿತೆಗೆ 2ನೇ ಸಂಬಂಧಕ್ಕೆ ವರ ಬೇಕಾಗಿದ್ದಾರೆ
Beautiful Kurubas Age 41/55/BE Govt. Engineer, AEE Salary: 85,000/- & Well settled independent ಇರುವಂತಹ ವಿಚ್ಛೇದಿತೆಗೆ ಯಾವುದೇ ಜಾತಿಯ ಅಭ್ಯಂತರವಿಲ್ಲದೆ 2ನೇ ಸಂಬಂಧಕ್ಕೆ ವಿಧುರ/ವಿಚ್ಛೇದಿತ/ವ್ಯಾಪಾರಸ್ಥ / ನೌಕರಸ್ಥ / ವಿದ್ಯಾವಂತ ವರ ಬೇಕಾಗಿದ್ದಾರೆ. (ಮಕ್ಕಳಿದ್ದರೂ ಪರವಾಗಿಲ್ಲ) ಸಂಪರ್ಕಿಸಿ:
ಮೈಸೂರು: 9742458242

SITE FOR SALE
Ready for Registration
30x40, 30x50
Sri Rampura
Ring Road, Mysuru.
Mob: 8050345574

ವಧು-ವರರ ಸಮಾವೇಶ
ನೆಲಮಂಗಲದಲ್ಲಿ ದಿನಾಂಕ 18-04-2025ನೇ ಶುಕ್ರವಾರ ಒಕ್ಕಲಿಗರ ವಧು-ವರರ ಸಮಾವೇಶ
ರಾಮಸ್ವಾಮಿ
9900961848

SITE FOR SALE
ವಿದ್ಯಾಶಂಕರ ಬಡಾವಣೆ, ಹಂಚ್ಯಾ ಸಾತಗಳ್ಳಿ, ಮಾನಸಿ ನಗರ ಹಾಗೂ ಬನ್ನೂರು ರಸ್ತೆ
40x60, 30x40, 20x30 ನಿವೇಶನಗಳು ಲಭ್ಯವಿದೆ.
Mob: 9448447035

HOME APPLIANCES SERVICE
ಫ್ರಿಡ್ಜ್, ವಾಶಿಂಗ್ ಮಶೀನ್, ಮೈಕ್ರೋ ವೋವನ್, ಎಲ್‌ಸಿಡಿ, ಸೋಲಾರ್, ಯುಪಿಎಸ್, ವಾಟರ್ ಪ್ಯೂರಿಫೈಯರ್, ಸೇಲ್ಸ್ ಅಂಡ್ ಸರ್ವೀಸ್, ನಿಮ್ಮ ಮನೆಯ ಹತ್ತಿರ ದೊರೆಯುತ್ತದೆ.
Contact: Srinivas
9379699229

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 7204494854

ಮಾರುತಿ ಟ್ಯೂಬ್ ವೆಲ್ಸ್ (ರಿ)
ಕರ್ನಾಟಕದ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಲಾಗಿದೆ ನೇರವಾಗಿ ಮಾಲೀಕರಿಂದ
ಬೋರ್‌ವೆಲ್ ಡ್ರಿಲ್ಲಿಂಗ್ @
ಸಿಟಿ - ₹75/- ಸೈಟ್ ಬೋರ್‌ವೆಲ್
ಗ್ರಾಮೀಣ - ₹85/- ಕೃಷಿ ಬೋರ್‌ವೆಲ್
• ಬ್ರೋಕರ್ ಇಲ್ಲ • ಕಮಿಷನ್ ಇಲ್ಲ
8184000444

ವಧು ಬೇಕಾಗಿದೆ
ಸ್ವಂತ ಮನೆಯಿರುವ, ಉದ್ಯೋಗದಲ್ಲಿರುವ ಎಲ್ಲಾ ಸೌಲಭ್ಯವಿರುವ ವರಗಳಿದ್ದಾರೆ. ವಧುಗಳು ವಿವಾಹಕ್ಕಾಗಿ ಸಂಪರ್ಕಿಸಿ (ಸ್ವಲ್ಪ ಅಂಗವಿಕಲತೆ ಹಾಗೂ ಬುದ್ಧಿ ಮಾಂದ್ಯತೆ ಹೊಂದಿರುವವರು ಸಂಪರ್ಕಿಸಬಹುದು)
ಸುಮಂಗಳ ಮ್ಯಾರೇಜ್ ಬ್ಯೂರೋ ಮಂಗಳೂರು – 9483385177

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 6360485921

ಸುವರ್ಣಾವಕಾಶ
ಪ್ರಸಿದ್ಧ ಶೋರೂಮ್ ಮತ್ತು ಕಂಪನಿ & ವರ್ಕ್ ಫ್ರಮ್ ಹೋಂ ಕೆಲಸಕ್ಕೆ ಯುವಕರು ಮತ್ತು ಯುವತಿಯರು, 22000/- salary. 100% ಗ್ಯಾರಂಟಿ ಕೆಲಸ
9482369816, 9482360136

ಆಲ್ಟ್ರೇಷನ್ ಕೆಲಸ ಮಾಡಿಕೊಡಲಾಗುತ್ತದೆ
ಹಳೇ ಮನೆ ಕೆಲಸ ಮತ್ತು ಬಣ್ಣದ ಕೆಲಸ, ಗಾರೆ ರಿಪೇರಿ ಮತ್ತು ತಾರಸಿ ಸೋರುವಿಕೆ ಸರಿಪಡಿಸಿಕೊಡಲಾಗುತ್ತದೆ.
Mob: 6360884930

ಹೆಲ್ತ್ ಕೇರ್ ತರಬೇತಿ
SSLC/PUC ಆದವರಿಗೆ ಡಿಪ್ಲೊಮಾ ಇನ್ ಹೆಲ್ತ್ ಕೇರ್ ತರಬೇತಿ ಕೊಡಲಾಗುತ್ತದೆ, ತರಬೇತಿ ಪಡೆದವರು ಉತ್ತಮ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ಸೆಂಟ್ ಮೇರೀಸ್ ಆಸ್ಪತ್ರೆ
NIE ಕಾಲೇಜ್ ಪಕ್ಕ ಸಿಲ್ಕ್ ಫ್ಯಾಕ್ಟರಿ ಸರ್ಕಲ್, ಮೈಸೂರು
Mob: 9916908454

ತಕ್ಷಣ ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್ (ಅನುಭವ ಹೊಂದಿರುವ) ಮತ್ತು ಹೌಸ್‌ಕೀಪಿಂಗ್, ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಗಂಡಸರು ಮತ್ತು ಆಫೀಸ್ ಅಕೌಂಟೆಂಟ್ ಹುದ್ದೆಗೆ ಅನುಭವವುಳ್ಳ ಹುಡುಗರು ಬೇಕಾಗಿದ್ದಾರೆ. ಕೆಆರ್‌ಎಸ್, ಮೇಟಗಳ್ಳಿ, ಬಲ್ಲಾಳ್ ಸರ್ಕಲ್ ಸುತ್ತಮುತ್ತಲಿನವರಿಗೆ ಮೊದಲ ಆದ್ಯತೆ. ಉತ್ತಮ ಸಂಬಳ ಮತ್ತು (ಇ.ಎಸ್.ಐ ಮತ್ತು ಪಿ.ಎಫ್) ಸೌಲಭ್ಯವಿರುತ್ತದೆ. ವಯಸ್ಸು: 45ರ ಒಳಗೆ . ಸಂಪರ್ಕಿಸಿ:
9606973419 / 8197269895
6360523675

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

JOIN TODAY JOB'S
10th PUC, ಯಾದ Age (18-24), ಒಳಪಟ್ಟಿರುವ Trainee Manager ಗಳಾಗಿ, Earn (8900/- ರಿಂದ 16500/-) PM, ಪರಸ್ಥಳವರಿಗೆ ಮಾತ್ರ ವಸತಿ ಯಾವುದೇ ಶುಲ್ಕವಿರುವುದಿಲ್ಲ ತಮ್ಮ ವಿವರಗಳೊಂದಿಗೆ ನೇರ ಸಂಪರ್ಕಿಸಿ: Time to Meet (11AM to 3PM)
ಕಾವ್ಯ: 9342827788

ನಿವೇಶನ ಬೇಕಾಗಿದೆ
ಕೆಎಸ್‌ಆರ್‌ಟಿಸಿ ಲೇಔಟ್ ಶ್ರೀರಾಂಪುರದಲ್ಲಿ ನಿವೇಶನ ಬೇಕಾಗಿದೆ.
ದಯವಿಟ್ಟು ಸಂಪರ್ಕಿಸಿ:
Mob: 9731422813

ಉದ್ಯೋಗ ಅವಕಾಶ
ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th, SSLC, PUC, ITI, Any Degree ಪಾಸ್ / ಫೇಲ್ ಆದ ಯುವಕ / ಯುವತಿಯರು ಇಂದೇ ಬೇಕಾಗಿದ್ದಾರೆ. ESI/PF ನೊಂದಿಗೆ ಊಟ, ವಸತಿಯಿರುತ್ತದೆ. ಸಂಬಳ + ಓಟಿ, 15200 - 86000.
Mob: 7892046990

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 8296341145

ಬೇಕಾಗಿದ್ದಾರೆ
ರಿಂಗ್ ರೋಡಿಂದ 5 ಕಿಲೋ ಮೀಟರ್ ದೂರದಲ್ಲಿ ಹೆಚ್.ಡಿ. ಕೋಟೆ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡಲು ಹುಡುಗರು ಬೇಕಾಗಿದ್ದಾರೆ.
Mob: 84313 56941

WANTED
1) Duty Doctor
2) Marketing Executive
3) CSSD Technician
4) Housekeeping
5) Security
Mob: 9972982665

ತಕ್ಷಣ ಬೇಕಾಗಿದ್ದಾರೆ
ಮೈಸೂರು, ಹೆಬ್ಬಾಳಿನ ಕಂಪನಿಯಲ್ಲಿ ಕೆಲಸ ಮಾಡಲು Driver cum Marketing ಮತ್ತು ಸೆಕ್ಯೂರಿಟಿ ಗಾರ್ಡುಗಳು ಹಾಗೂ ಹೆಲ್ಪರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ.
8105249880, 7795285485

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

ಮನೆ ಮಾರಾಟಕ್ಕೆ ಇದೆ
40x60, 3 BHK ಪೂರ್ವ ಮುಖ ಪಾರ್ಕ್ ಫೇಸ್ ಹತ್ತಿರ 80 ಅಡಿ ರಸ್ತೆ, ಲಾಲ್‌ಬಹದ್ದೂರ್ ಶಾಸ್ತ್ರಿ ನಗರ, ಮೈಸೂರು. ಸಂಪರ್ಕಿಸಿ:
Mob: 9448601655

WANTED
TEACHING STAFF for reputed institution (Experience Preferred) for English, Science and Maths. Transport facilities available. Drop your resume through WhatsApp. *Contact:*
8971577685, 9980631121

WANTED
Service Technician
Any ITI, PUC, SSLC & Back Office Female.
Mob: 9900237315

ಸೈಟ್ ಮಾರಾಟಕ್ಕಿದೆ
ಸೈಟ್ ನಂ. 204, ಅಮೃತಸಾಗರ ಹುಣಸೂರು ರಸ್ತೆ (ಹುಯಿಲಾಳು)
30x40 (MUDA) S/F
26 ಲಕ್ಷ. ಸಂಪರ್ಕಿಸಿ:
8296442979

MUDA ನಿವೇಶನ ಮಾರಾಟಕ್ಕಿದೆ
ನಂಬರ್ 1389, 20X30, East Face ಲಲಿತಾದ್ರಿನಗರ, ಮಾರ್ವೆಲ್ ಕಾಲೇಜು ಹಿಂಭಾಗ Near Ring Road, Contact:
9844539678
9886377165

Wanted Teachers
FOR COACHING CENTRE
Vivekananda Nagara, Mysore
* B.Sc., B.Ed. Maths & Science
* B.A., B.Ed., Social, Kannada, English, Hindi. * M.Sc., Physics, Chemistry, Maths, Biology.
* M.Com., A/c, B.S, C.S & Eco.
* Computer Operator (Female)
Mob: 8197969078

ಹೊಸ ಮನೆ ಮಾರಾಟಕ್ಕಿದೆ
ಹುಣಸೂರಿನ ಸೋಮನಹಳ್ಳಿಯ ಹೊಸ ಬಡಾವಣೆಯಲ್ಲಿ 2 BHK ಹೊಸ ಮನೆ ಮಾರಾಟಕ್ಕಿದೆ. ಸಂಪರ್ಕಿಸಿ:
Mob: 8971015729

ತಕ್ಷಣ ಬೇಕಾಗಿದ್ದಾರೆ
ನಂಜನಗೂಡಿನ ಕಡಕೊಳ ಏರಿಯಾದ TVS Factory ಯಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC & ಮೇಲ್ಪಟ್ಟು
ಸಂಬಳ: 18000 +W/o (8hrs)
ಊಟ, ತಿಂಡಿ, ವಸತಿ ಸೌಲಭ್ಯವಿರುತ್ತದೆ.
9620667819
9620777819

ಬೇಕಾಗಿದ್ದಾರೆ
ಕಾಫಿ ಕೆಫೆಯಲ್ಲಿ ಕೆಲಸ ಮಾಡಲು ಮೈಸೂರಿನ ಹುಡುಗ ಹಾಗೂ ಹುಡುಗಿಯರು ಬೇಕಾಗಿದ್ದಾರೆ.
FULL TIME OR PART TIME
8884595783
7829020402

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಗಂಗೋತ್ರಿ ಮತ್ತು ಟಿ.ಕೆ.ಲೇಔಟ್ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡುಗಳು ಬೇಕಾಗಿದ್ದಾರೆ
ವಿದ್ಯಾರ್ಹತೆ : SSLC & ಮೇಲ್ಪಟ್ಟು
ಸಂಬಳ: 17000 +W/o
ಸಂಪರ್ಕಿಸಬೇಕಾದ ಸಂಖ್ಯೆಗಳು
9880727819
8050313506

ತಕ್ಷಣ ಬೇಕಾಗಿದ್ದಾರೆ
Office Work ಗೆ Female Tele callers ಬೇಕಾಗಿದ್ದಾರೆ
Experience or Fresher
Salary: 10,000 to 18,000
Qualification: PUC and any Degree
Location: Saraswathipuram, Mysore
8494960255

ಬೇಕಾಗಿದ್ದಾರೆ
ಇಬ್ಬರು ಅರ್ಚಕರು ಬೇಕಾಗಿದ್ದಾರೆ
ಇಬ್ಬರು ಗುಮಾಸ್ತರು ಬೇಕಾಗಿದ್ದಾರೆ
ಸಂಪರ್ಕಿಸಬೇಕಾದ ವಿಳಾಸ:
ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ, ಎಸ್.ಜಿ.ಡಿ.ಎಂ ಟ್ರಸ್ಟ್, ಚಾಮುಂಡಿವನಂ, ವಿದ್ಯಾರಣ್ಯಪುರಂ, ಮೈಸೂರು–570008
ಮೊಬೈಲ್: 9448053321

ಶ್ರೀ ಮೂರ್ತಿ ಟೂರಿಸ್ಟ್
1–5–25 ರಿಂದ 4 ದಿನಗಳು "ಹೊರನಾಡು" ಬೇಲೂರು, ಶೃಂಗೇರಿ, ಕೊಲ್ಲೂರು, ಗೋಕರ್ಣ, ಮುರುಡೇಶ್ವರ, ಆನೇಗುಡ್ಡ, ಉಡುಪಿ, ಧರ್ಮಸ್ಥಳ, ಸುಬ್ರಮಣ್ಯ ಪ್ರವಾಸ
15–5–25 ರಿಂದ 5 ದಿನ "ರಾಮೇಶ್ವರ" ಪಳನಿ, ಮಧುರೈ ಕೊಡೈಕೆನಾಲ್, ಕನ್ಯಾಕುಮಾರಿ, ತಿರುಚಂದೂರು, ಶ್ರೀರಂಗಂ, ತಿರುಚರಪಳ್ಳಿ ಪ್ರವಾಸ
Tickets at Your Door Step
9480733069

ಪ್ರಣತಿ ವಿದ್ಯಾಸಂಸ್ಥೆ
ಕ್ಯಾತನಹಳ್ಳಿ, ಹಂಪಾಪುರ ಹೋಬಳಿ ಹೆಚ್.ಡಿ.ಕೋಟೆ ತಾಲ್ಲೂಕು ಶಿಕ್ಷಕರು ಬೇಕಾಗಿದ್ದಾರೆ
NST, NTT, DEd, BA, BSC, BEd, CPEd OR BPEd,
9113269611
9964253209

ಬೇಕಾಗಿದ್ದಾರೆ
ಮೇಟಗಳ್ಳಿ ರಿಂಗ್ ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಂಕ್‌ಗೆ Accountant ಹಾಗೂ Supervisor (Freshers also can attend)
ಸಂಪರ್ಕಿಸಿ:
9019230313

ಬೇಕಾಗಿದ್ದಾರೆ
ಮೈಸೂರಿನ J K ಟೈರ್ KRS ರಸ್ತೆ ಸಮೀಪದಲ್ಲಿರುವ ಕೆಮಿಕಲ್ ಕಾರ್ಖಾನೆಗೆ 3 ಪಾಳಿ 8 ಗಂಟೆ ಹೆಲ್ಪರ್ (HELPER) ಕೆಲಸ ಮಾಡಲು ಹುಡುಗರು ಬೇಕಾಗಿದ್ದಾರೆ. ವೇತನ ತಿಂಗಳಿಗೆ 13500/– ರೂ. ಹಾಗೂ ಮೈಸೂರು ತಾಲ್ಲೂಕು ಟಿ.ನರಸೀಪುರ ರಸ್ತೆ ಚಿಕ್ಕಹಳ್ಳಿ ಹತ್ತಿರವಿರುವ ಸಂಸ್ಥೆಗೆ 50 ರಿಂದ 60 ವರ್ಷ ವಯಸ್ಸಿನ ಹಗಲು ಕೆಲಸ ಮಾಡಲು ಪುರುಷ ಸೆಕ್ಯೂರಿಟಿ ಗಾರ್ಡ್ ಬೇಕಾಗಿದ್ದಾರೆ. (12 ಗಂಟೆ ಕೆಲಸ) ಸಂಪರ್ಕಿಸಿ:
9731976148

ನಿವೇಶನ ಮಾರಾಟಕ್ಕಿದೆ
* MUDA ಅನುಮೋದಿತ 30x40 ಗಾಣಿಗರ ಹುಂಡಿ, ಬೋಗಾದಿ–ಗದ್ದಿಗೆ ಮುಖ್ಯರಸ್ತೆ.
* 27x40 ಮೂಲೆ ನಿವೇಶನ KNS Calisto ಹತ್ತಿರ, ಸೋಮನಾಥನಗರ.
Mob: 8660726140

WE ARE HIRING TELECALLERS
Languages: Kannada, Telugu, Tamil
Qualification: PUC & above
Experience: 0 to 3 years,
Timings: 9.30am to 6.30pm
Salary: 12,000/- to 15,000/-
Address: Ningappa Building, BEML 2nd Stage, Near Rajarajeshwari Nagar, Ring Road, Mysore.
8762133361 / 8123921925

ಮಹಿಳೆಯರು ಬೇಕಾಗಿದ್ದಾರೆ
ಮೈಸೂರಿನ ಜೆ.ಕೆ. ಟೈರ್ ಕೆ ಆರ್ ಎಸ್ ರಸ್ತೆ ಇಲ್ಲಿಗೆ ಹೆಲ್ಪರ್ ಕೆಲಸ ಮಾಡಲು 35 ವರ್ಷ ಒಳಗಿನ ಹುಡುಗಿಯರು ಬೇಕಾಗಿದ್ದಾರೆ. ಸಮಯ 1st ಶಿಫ್ಟ್ ಬೆಳಿಗ್ಗೆ 7 ಗಂಟೆಯಿಂದ 3 ಗಂಟೆವರೆಗೆ ಮತ್ತು 2nd ಶಿಫ್ಟ್ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ. ವೇತನ ತಿಂಗಳಿಗೆ 15000/–ರೂ. ವಾರದ ರಜಾ ಇರುತ್ತದೆ. ಮೇಟಗಳ್ಳಿ, ಹೆಬ್ಬಾಳ್, ಜೆ.ಕೆ. ಟೈರ್ ಸುತ್ತಮುತ್ತಲಿನವರಿಗೆ ಆದ್ಯತೆ. ಸಂಪರ್ಕಿಸಿ:
9611238376 / 9353759680

ಹೊಸ ಮನೆ ಮಾರಾಟಕ್ಕಿದೆ
3 BHK 30x40
Built up area 1500 SF
ಮುಡಾ ಅಪ್ರೂವ್ಡ್, ಸೆಂಟ್ ಜೋಸೆಫ್ ಶಾಲೆಯ ಹತ್ತಿರ, ಹುಯಿಲಾಳು, ಮೈಸೂರು
Mob: 8217851695

PRAKRUTHI PROPERTIES
FOR SALE
40x60 Commercial Site @ Ramakrishna Ngr& Srirampura
30x45 Commercial Property @ Jayanagar
20x30,25x35 House @Giridharshni lyt, Srirampura
40x60 Shardha Lyt (JP Nagar)
30x40, 40x60 Duplex House Near Hari Vidyalaya Bogadi
Sites also available Near RT Nagar, Bogadi in & around Mysore
95386 90359, 90359 90359

SUMMER FREE DHAMAKA
Buy Washing Machine Liquid Fabric Detergent. Get Descaling & Washing Machine Service absolutely *FREE.* (free Home Delivery). Applicable for Mysore, Mandya, Chamarajanagar and Kodagu Districts. Contact:
Mob: 9148108954

ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ
ವಿದ್ಯಾರ್ಹತೆ 7th, 10th, PUC Diploma any degree pass or fail. ಸಂಬಳ 15000 ರಿಂದ 30000ರ ವರೆಗೆ. ವಿ. ಸೂ : ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ, Age below 35 years. Android Mobile ಹಾಗೂ Two wheeler ಇರಬೇಕು. Contact
Mob: 9880151303

ಬೇಕಾಗಿದ್ದಾರೆ
ಅಡುಗೆ ಭಟ್ಟರು–25 ಸಾವಿರ ತಿಂಗಳಿಗೆ
ಚಾಟ್ಸ್ – 25 ಸಾವಿರ ತಿಂಗಳಿಗೆ
ಕ್ಲೀನಿಂಗ್/ಸಪ್ಲೈಯರ್/ತರಕಾರಿ ಕಟ್ಟಿಂಗ್ (ಹುಡುಗರು ಮಾತ್ರ ತಿಂಗಳಿಗೆ 4 ದಿನ ರಜಾ)
8453348093

ತಕ್ಷಣ ಬೇಕಾಗಿದ್ದಾರೆ WANTED
Sapthagiri Builders & Developers, Mysuru
Marketing Executives - 2
Basic Salary 18K+Incentive
Telecallers - 2 10K+Incentive
9980524644 / 9591828444

WANTED IMMEDIATELY
Female Receptionist
For Residency
Place: Bogadi, Mysore
Qualification: PUC
Languages known: Kannada (Hindi, English manageable)
8892620045 / 7338454562

ಸೈಟುಗಳು ಮಾರಾಟಕ್ಕಿದೆ
30x40 ದ್ವಾರಕನಗರ
30x40 ಬ್ರಾಹ್ಮಿನ್ಸ್ ಲೇಔಟ್
30x40 & 40x60 ದಡದಹಳ್ಳಿ
40x60, 50x80
ಸುವರ್ಣನಗರ ಲೇಔಟ್
9538412881

ಹೊಸ ಮನೆ ಭೋಗ್ಯಕ್ಕೆ ಇದೆ
2bhk ಟಿ.ನರಸೀಪುರ ಮೇನ್ ರೋಡ್ (ವರಕೋಡು)
7 ಲಕ್ಷ ಬೇಕಾದಲ್ಲಿ ಸಂಪರ್ಕಿಸಿ
7411573145

ಕಂಕಣ ಭಾಗ್ಯ
ವಧು–ವರರಿಗೆ ಕೂಡಲೇ ಸಂಪರ್ಕಿಸಿ ಕುರುಬ, ಒಕ್ಕಲಿಗ, ಲಿಂಗಾಯತ್, ಈಡಿಗ, ಆಚಾರ್ಯ, ನಾಯಕ, SC, ನಮ್ಮಲ್ಲಿ ಎಲ್ಲಾ ಜಾತಿಯ ವಧು–ವರರು ಹಾಗೂ ವಿಧುರ–ವಿಧವೆಯರು ವಿಚ್ಛೇದಿತರು ಸಂಪರ್ಕಿಸಿ:
9071577131

ಸೈಟುಗಳು ಮಾರಾಟಕ್ಕಿದೆ
30x40 W/F
JSS ಬಡಾವಣೆ
30x40 S/F
ವೆಂಕಟಾದ್ರಿ ಬಡಾವಣೆ
9448958332

ಅಲಿನೇಷನ್ ಜಮೀನು ಬಾಡಿಗೆಗೆ ಇದೆ
ಗದ್ದಿಗೆ ರಸ್ತೆ ಪಕ್ಕ 2 1/2 ಎಕರೆ ಎಲ್ಲಾ ಸೌಕರ್ಯವಿರುವ ಜಮೀನು ವಿವಿಧ ಉದ್ದೇಶಕ್ಕೆ ಬಾಡಿಗೆಗೆ ಹಾಗೂ ಪಿಜಿ ಬಾಡಿಗೆಗೆ ಇದೆ
8197609290

ಬೇಕಾಗಿದ್ದಾರೆ
ಕೊರಿಯರ್ ಸಂಸ್ಥೆಯಲ್ಲಿ ಆಫೀಸ್ ಕೆಲಸಕ್ಕೆ ಕಂಪ್ಯೂಟರ್ ಜ್ಞಾನ ಹೊಂದಿರುವ ಹುಡುಗಿಯರು ಹಾಗೂ, ಬೆಳಿಗ್ಗೆ 9.00ರಿಂದ ಮಧ್ಯಾಹ್ನ 3.00ಕ್ಕೆ ಹಾಗೂ 6.00ರಿಂದ ಸಂಜೆ 9.00ರತನಕ Part Time ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ.
ಸಂಪರ್ಕಿಸಿ: 9449871790

ಬೇಕಾಗಿದ್ದಾರೆ
ರಾಹುಲ್ ನರ್ಸರಿ ಪ್ರಾಥಮಿಕ, ಪ್ರೌಢಶಾಲೆ, ಮಹದೇವಪುರ
M.Sc, B.Sc B.Ed, BA, B.Ed ಪದವಿ ಪಡೆದವರು ಶಿಕ್ಷಕಿಯರ ಹುದ್ದೆಗೆ ಬೇಕಾಗಿದ್ದಾರೆ. ಸಂಪರ್ಕಿಸಿ:
6364221644 / 9449391791

ಮನೆ ಬಾಡಿಗೆಗೆ ಇದೆ
30x45, 3 BHK
ವಾಸ್ತು, ಮೊದಲನೆ ಮಹಡಿ 6ನೇ ಕ್ರಾಸ್, ಬಸವೇಶ್ವರ ರಸ್ತೆ ಮೈಸೂರು–4
94483-69421

ಮನೆ+ಅಂಗಡಿ ಬಾಡಿಗೆಗೆ ಇದೆ
ಜಿ.ವಿ. ವೆಂಕಟಕೃಷ್ಣಯ್ಯ
18/B, 6ನೇ ಮುಖ್ಯ ರಸ್ತೆ, 8ನೇ ಕ್ರಾಸ್, ಕಾಮಾಕ್ಷಿ ಆಸ್ಪತ್ರೆ ರಸ್ತೆ, ಸರಸ್ವತಿಪುರಂ, ಮೈಸೂರು–9
ಸಂಪರ್ಕಿಸಿ:
9483051207

ಕೂಡಲೆ ಬೇಕಾಗಿದ್ದಾರೆ
ವಿಜಯನಗರ ಹಾಸ್ಟೆಲ್ ಗೆ ಹೌಸ್‌ಕೀಪಿಂಗ್ ಮಹಿಳೆಯರು ಕೂಡಲೆ ಬೇಕಾಗಿದ್ದಾರೆ ಮತ್ತು ವಾರ್ಡ್ ಬಾಯ್ಸ್ ಮತ್ತು ಸೆಕ್ಯೂರಿಟಿ ಗಾರ್ಡ್ಸ್ ಬೇಕಾಗಿದ್ದಾರೆ. ಸಂಪರ್ಕಿಸಿ:
9353646312

WANTED
Customer Care Advisor (Female)
Office work ,12th & Above
Fix Salary+ Insentitive 8K up to 15k
Time: 10:30 to 6pm
BIRLA SUN LIFE
(Sr. Agency Partner Office)
Saraswatipuram, Mysore
Ph 9900844455

ಬೇಕಾಗಿದ್ದಾರೆ
ಕಂಪನಿಯಲ್ಲಿ ಕೆಲಸ ಮಾಡಲು SSLC, PUC, Degree ಮಾಡಿರುವ ಮಹಿಳೆಯರು ಬೇಕಾಗಿದ್ದಾರೆ. ಕೂಡಲೆ ಸಂಪರ್ಕಿಸಿ:
7090359622

WANTED
OFFICE ACCOUNTANT
Qualification: B.Com or M.Com
Experience: 2 to 4 years,
Pref:Tally Excel must
Contact with Bio Data
Nimish Security Services
#14/A, 2nd Floor, Krishna Vilasa Road, Mysore-570001
Ph: 9606023463

ಮನೆ ಮಾರಾಟಕ್ಕಿದೆ
ನಂ. 350 (ದಕ್ಷಿಣ) South 40x65, 3 BHK ಶಾಂತಿ ಮಾರ್ಗ, ಸಿದ್ಧಾರ್ಥನಗರ
Rs. 3.50 Cr., Negotiable
ಗುಡ್ ಲೊಕೇಶನ್
9741514776 / 7019923393

100% TEAK WOOD
FACTORY FINISH DOORS & FRAMES
@ FACTORY DEPOT RATES
10 YEARS WARRANTY ISI
9845426862
9901291267

ಪ್ರವೇಶ ತೆರೆದಿದೆ
DMLT, OT, IT, FOR SSLC/ PUC PASS/ FAIL STUDENTS B.VOC (BACHELOR OF VOCATION) ALL PROGRAMS AVAILABLE M. VOC LAB (LIMIT SEATS)
8073195952

ವಾಣಿಜ್ಯ ಮಳಿಗೆಗಳು ಬಾಡಿಗೆಗೆ ಚಿಲ್ಕುಂದದಲ್ಲಿ
ಹುಣಸೂರು–ಮಡಿಕೇರಿ ಹೈವೇನಲ್ಲಿ 12 ಕಿ.ಮಿ ದೂರದಲ್ಲಿರುವ ಚಿಲ್ಕುಂದದಲ್ಲಿರುವ ಶ್ರೀ ಕೇಶವಲೀಲಾ ಆರ್ಕೇಡ್ (ಕರ್ನಾಟಕ ಬ್ಯಾಂಕ್) ನಲ್ಲಿ ಎಲ್ಲಾ ರೀತಿಯ ವ್ಯಾಪಾರ ಹಾಗೂ ಕಛೇರಿಗಳಿಗೆ ಸೂಕ್ತವಾಗುವ ವಾಣಿಜ್ಯ ಮಳಿಗೆಗಳು ಬಾಡಿಗೆಗೆ ದೊರೆಯುತ್ತದೆ. ಸಂಪರ್ಕಿಸಿ:
9448553797 / 6360221556

ಮೈಸೂರು ಮಿತ್ರ ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ವಕ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಸೋಮವಾರ ಗುರುವಾರ ಶನಿವಾರ
ಪ್ರತಿ ಜಾಹೀರಾತಿಗೆ ರೂ. 630 ಮಾತ್ರ

ಮೈಸೂರು ಮಿತ್ರ ಸೋಮವಾರ 14 ಏಪ್ರಿಲ್ 2025

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ನಂಜನಗೂಡು, ಏ.13– ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಯುವ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು, ಖಾಲಿ ಸಿಲಿಂಡರ್ ಪ್ರದರ್ಶನ ಮಾಡಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ ಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್ ಬರಲಿದೆ ಎಂದು ಹೇಳಿದ್ದರು. ಆದರೆ ಈವರೆಗೂ ಅಚ್ಛೇ ದಿನ್ ಬರಲಿಲ್ಲ. ಬದಲಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿ ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ಹೊರೆ ಹೊರೆಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡಿರುವುದರಿಂದ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಅಗತ್ಯ, ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಾಗಿ ಜನರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಇಂತಹ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.


ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್ ಮಾತನಾಡಿ, ಪ್ರಧಾನಿ ಮೋದಿ ಅವರು ಈ ಕೂಡಲೇ ಸಿಲಿಂಡರ್ ಬೆಲೆ ಇಳಿಕೆ ಮಾಡಬೇಕು. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆಗೊಳಿಸಿ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಪ್ರತಿಭಟನೆ ರೂಪಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ನಗರಸಭಾಧ್ಯಕ್ಷ ಶ್ರೀಕಂಠಸ್ವಾಮಿ, ತಾಲೂಕು ಎಸ್‌ಸಿ ಮೋರ್ಚಾ ಅಧ್ಯಕ್ಷ ಉಪ್ಪಿನಳ್ಳಿ ಶಿವಣ್ಣ, ಮುಖಂಡರಾದ ರಾಜೇಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಮಹೇಶ್, ಆದರ್ಶ, ಸುಕುಮಾರ್, ಲೋಕೇಶ್, ಸುಧಾಕರ, ನಗರಸಭಾ ನಾಮಿನಿ ಸದಸ್ಯರಾದ ರವಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಮಹೇಂದ್ರ, ಕವಲಂದೆ ಗ್ರಾಪಂ ಉಪಾಧ್ಯಕ್ಷ ಮಂಜುನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದನ್‌ಗೌಡ, ಮುಖಂಡರಾದ ದೇಬೂರು ಪರಶಿವಮೂರ್ತಿ ಸೇರಿದಂತೆ ಹಲವರಿದ್ದರು.

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಚುಂಚನಕಟ್ಟೆ, ಏ.13– ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

ಗ್ರಾಮದ ಶ್ರೀಕಾಳಮ್ಮ ತಾಯಿ ದೇವಸ್ಥಾನದ ಬಳಿ ಜಮಾಯಿಸಿದ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್ ಅನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು ಗ್ರಾಮಕ್ಕೆ ಆಗಮಿಸುವ ಮಾರ್ಗ ಸಂಖ್ಯೆ 78ರ ಬಸ್ಸು ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಬಂದರೂ ಕೂಡ ಸಿಕ್ಕ ಸಿಕ್ಕಲ್ಲಿ ಕೆಟ್ಟು ನಿಲ್ಲುತ್ತದೆ. ಇದರಿಂದ ನಿತ್ಯ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ನೌಕರರು, ವ್ಯಾಪಾರಸ್ಥರು, ರೋಗಿಗಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಸಮರ್ಪಕ ಬಸ್ ಸೌಲಭ್ಯ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಜನಪ್ರತಿನಿಧಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸುವ ಜೊತೆಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಗ್ರಾಮದಲ್ಲಿ ರಾತ್ರಿ ವೇಳೆ ಬಸ್ ತಂಗುವ ವ್ಯವಸ್ಥೆ ಮಾಡುವಂತೆ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಡಿಸಿ ಅವರು ಸೂಚಿಸಿದರೂ ಅಧಿಕಾರಿಗಳು ಕ್ರಮ ವಹಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಸಾರಿಗೆ ಸಮಸ್ಯೆಯಿಂದ ಕಾಳಮ್ಮನಕೊಪ್ಪಲು, ಬೆಟ್ಟಹಳ್ಳಿ, ಮಲುಗನಹಳ್ಳಿ, ಸಾಲುಕೊಪ್ಪಲು, ದೊಡ್ಡಕೊಪ್ಪಲು, ಕರ್ಪೂರವಳ್ಳಿ ಸೇರಿದಂತೆ ಹಲವು ಗ್ರಾಮಗಳ ಸಾರ್ವಜನಿಕರಿಗೆ ನಿತ್ಯ ತೊಂದರೆ ಉಂಟಾಗುತ್ತಿದೆ. ಈ ಕೂಡಲೇ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಪ್ರತಿಭಟನಾಕಾರರು ದೂರವಾಣಿ ಮೂಲಕ ಮಾತನಾಡಿದಾಗ ಅಧಿಕಾರಿಗಳು ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈ ಬಿಟ್ಟು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ವೇಳೆ ಮುಖಂಡರಾದ ಮಹದೇವ, ಸುರೇಶ್, ಮಧು, ಕುಮಾರ, ಸಣ್ಣೇಗೌಡ, ಉ.ಸ್ವಾಮಿ, ಶಿವಣ್ಣ, ರಾಜನಾಯಕ, ರವಿ, ರಾಜೇಗೌಡ, ಚಿಕ್ಕೇಗೌಡ, ಸ್ವಾಮಿಗೌಡ, ಕುಮಾರಣ್ಣ, ರಂಗಣ್ಣ, ಮೈಲಾರಿ, ರಘು, ಹರೀಶ್, ಸ್ವಾಮಿಗೌಡ ಸೇರಿದಂತೆ ಇನ್ನಿತರರಿದ್ದರು.

ಬನ್ನಿಕುಪ್ಪೆ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಹುಣಸೂರು, ಏ.13– ತಾಲೂಕಿನ ಬನ್ನಿಕುಪ್ಪೆ ಪ್ರೌಢಶಾಲೆ ಆವರಣದಲ್ಲಿ ಇತ್ತೀಚೆಗೆ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ 2001 ರಿಂದ 2003 ರವರೆಗೆ ವಿದ್ಯಾಭ್ಯಾಸ ಮಾಡಿದ ನೂರಾರು ವಿದ್ಯಾರ್ಥಿಗಳು ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಪರಿಚಯ ಮಾಡಿಕೊಂಡರು.

ಶಿಕ್ಷಕ ಕೆ.ಮಹದೇವ್ ಮಾತನಾಡಿ, ವಿದ್ಯಾರ್ಥಿಗಳು 22 ವರ್ಷಗಳ ಬಳಿಕ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಕರು, ತಂದೆ–ತಾಯಿ ಬಗ್ಗೆ ಗೌರವ ಹೆಚ್ಚಾಗುತ್ತದೆ ಎಂದರು.

ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಿ. ಪೋಷಕರು ಮಕ್ಕಳನ್ನೇ ಆಸ್ತಿಗಳಾಗಿ ಮಾಡಿ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿರುವ ಪೋಷಕರನ್ನು ಬೀದಿಗೆ ತಳ್ಳಬೇಡಿ. ಪ್ರೀತಿಯಿಂದ ಅವರ ಸೇವೆ ಮಾಡಿ ಸಮಾಜಕ್ಕೆ ಆದರ್ಶವಾಗಿರಿ. ಸಮಾಜ ಹಾಗೂ ಕುಟುಂಬ ನಮಗೇನು ನೀಡಿದೆ ಎಂದು ಚಿಂತಿಸಬೇಡಿ. ನಿಮ್ಮ ಕುಟುಂಬ ಹಾಗೂ ಸಮಾಜಕ್ಕೆ ಏನು ಕೊಡುವಿರೆಂದು ಚಿಂತಿಸಿ. ಪ್ರೀತಿಯಿಂದ ಸಮಾಜ, ದೇಶ ಮೆಚ್ಚುವ ಕೆಲಸ ಮಾಡಿ. ಮಕ್ಕಳನ್ನು ದೇಶದ ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ ಎಂದರು.


ಬನ್ನಿಕುಪ್ಪೆ ಪ್ರೌಢಶಾಲೆ ಆವರಣದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ.

ನಿವೃತ ಮುಖ್ಯ ಶಿಕ್ಷಕ ಮೋಹನ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸಂಬಂಧಗಳು, ಭಾವನೆಗಳು ಹಾಗೂ ಸಂಸ್ಕೃತಿ ಜೀವಂತವಾಗಿವೆ. ಇವುಗಳ ಜೊತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಪೋಷಕರು ಗಂಡು ಹೆಣ್ಣು ಎನ್ನದೇ ಸಮಾನ ಅವಕಾಶ ಮಾಡಿಕೊಟ್ಟರೆ ಅವರು ಐಎಎಸ್, ಐಪಿಎಸ್ ನಂತಹ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ. ಹೀಗಾಗಿ ಪೋಷಕರು ನಿಮ್ಮ ಮಕ್ಕಳನ್ನು ಉನ್ನತ ವಿದ್ಯಾಭ್ಯಾಸಕ್ಕೆ ಅಣಿ ಮಾಡಿ ಅವರ ಭವಿಷ್ಯವನ್ನು ನೀವೇ ತಿದ್ದಬೇಕು. ಮೊದಲ ಪಾಠಶಾಲೆ ಮನೆ ನಂತರ ಗುರುಕುಲ ಮರೆಯಬೇಡಿ ಎಂದರು.

ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಸಾಧಕ ಭಾದಕ, ತಮ್ಮ ಉದ್ಯೋಗದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಜಿಲ್ಲಾ, ರಾಜ್ಯಮಟ್ಟದ ಪ್ರಶಸ್ತಿ ಪಡೆದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲೋಕೇಶ್ ನಾಯಕ್, ರಘು, ಸೈಯದ್ ಕಬಿರುದ್ದೀನ್, ಪೊಲೀಸ್ ಇಲಾಖೆ ಮಂಜುನಾಥ್, ಮಂಜುನಾಯಕ ಸೇರಿದಂತೆ ನೂರಾರು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

9 ವರ್ಷಗಳ ಬಳಿಕ ಆಷಾಢದಲ್ಲಿ

ಗ್ರಾಮದೇವತೆ ಶ್ರೀವಾರಾಹಿ ಮಾರಮ್ಮನ ಜಾತ್ರಾ ಮಹೋತ್ಸವ

ಹೆಚ್.ಡಿ.ಕೋಟೆ, ಏ.13– ಪಟ್ಟಣದ ಗ್ರಾಮದೇವತೆ ಶ್ರೀವಾರಾಹಿ ಮಾರಮ್ಮನ ಜಾತ್ರಾ ಮಹೋತ್ಸವವನ್ನು 9 ವರ್ಷಗಳ ಬಳಿಕ ಆಷಾಢ ಮಾಸದಲ್ಲಿ ಅದ್ಧೂರಿಯಾಗಿ ನಡೆಸಲು ಎಲ್ಲಾ ಸಮುದಾಯದ ಮುಖಂಡರು ತೀರ್ಮಾನಿಸಿದರು.

ಪಟ್ಟಣದ ಶ್ರೀವಾರಾಹಿ ಮಾರಮ್ಮ ದೇವಸ್ಥಾನ ಆವರಣದಲ್ಲಿ ನಡೆದ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಜಮಾಯಿಸಿದ ಎಲ್ಲಾ ಸಮುದಾಯದ ಮುಖಂಡರು, ಪಟ್ಟಣದ ಗ್ರಾಮದೇವತೆ ಶ್ರೀವಾರಾಹಿ ಮಾರಮ್ಮನ ಹಬ್ಬ ಮತ್ತು ಜಾತ್ರಾ ಮಹೋತ್ಸವ ನಡೆದು 9 ವರ್ಷ ಕಳೆದಿದೆ. ಹೀಗಾಗಿ ಎಲ್ಲರೂ ಒಗ್ಗೂಡಿ ಈ ಬಾರಿ ಸಂಪ್ರದಾಯದಂತೆ ಜಾತ್ರೆಯನ್ನು ಅದ್ಧೂರಿ, ಅರ್ಥಪೂರ್ಣವಾಗಿ 3ದಿನಗಳ ಕಾಲ ನಡೆಸಬೇಕಾಗಿದೆ. ಶಾಸಕ ಅನಿಲ್, ಪುರಸಭೆ ಮಾಜಿ ಸದಸ್ಯ ಬಿ.ಎಸ್. ರಂಗಯ್ಯಂಗಾರ್, ದೇವಸ್ಥಾನದ ಮುಖ್ಯಸ್ಥರಾದ ನಾಗರಾಜ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮದ ರೂಪರೇಷೆ ರಚಿಸಿ ದಾನಿಗಳು, ಜನಪ್ರತಿನಿಧಿಗಳು, ಸಮುದಾಯದ ಮುಖಂಡರಿಂದ ಹಣ ಸಂಗ್ರಹಿಸಿ ವೆಚ್ಚಗಳನ್ನು ನಿಭಾಯಿಸಬೇಕಾಗಿದೆ. ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯಲು ಎಲ್ಲಾ ಸಮುದಾಯದ ಮುಖಂಡರನ್ನು ಒಳಗೊಂಡ ಸಮಿತಿ ರಚನೆಯಾಗಲಿದ್ದು, ಆ ಮೂಲಕವೇ ನಡೆಯಬೇಕು. ಜಾತ್ರೆ ಮಗಿದ ಬಳಿಕ ಪ್ರತಿಯೊಂದಕ್ಕೂ ಲೆಕ್ಕ ನೀಡಲಾಗುವುದು ಎಂದರು.


ಮಾರಮ್ಮ ದೇವಸ್ಥಾನ ಆವರಣದಲ್ಲಿ ಎಲ್ಲಾ ಜನಾಂಗದ ಮುಖಂಡರು ಸಭೆ ನಡೆಸಿದರು.

ಸಭೆಯಲ್ಲಿ ಮುಖಂಡರಾದ ನಾಗರಾಜ್ ಶೆಟ್ಟಿ, ಪ್ರಸಾದ್ ಅಯ್ಯಂಗಾರ್, ಫಣಿರಾಜ್, ವೇಣು, ದೇವಣ್ಣ, ಕೃಷ್ಣನಾಯಕ, ರಾಜಣ್ಣ, ಬೀರಪ್ಪ, ಬೀರೇ ಗೌಡ, ದೇವರಾಜು, ಡೈರಿ ಶ್ರೀಕಾಂತ್, ನಕುಲ್, ಸ್ವಾಮಿ, ರೇವಣ್ಣ, ಸುಬ್ರಮಣ್ಯ, ಶ್ರೀರಂಗ, ದಿನೇಶ, ಸ್ಟುಡಿಯೋ ಪ್ರಕಾಶ್, ಮಂಜುನಾಥ್, ಶ್ರೀಕಂಠಸ್ವಾಮಿ, ಗೋಪಾಲಸ್ವಾಮಿ, ಸಿದ್ದು, ರಾಜೇಗೌಡ, ರಂಗಸ್ವಾಮಿ, ವಿವೇಕ್, ಚಂದ್ರಮೌಳಿ, ಕುಮಾರ, ಮುತ್ತಣ್ಣಾಚಾರ್, ರಾಜನಾಯಕ, ವಾಟರ್ ದಿನೇಶ್, ಟೈಲರ್ ಕುಮಾರ, ಅರುಣ, ಗಿರಿಯಪ್ಪ, ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.

ಸದಸ್ಯರು ಒಗ್ಗೂಡಿದರೆ ಮಾತ್ರ ಸಂಘದ ಅಭಿವೃದ್ಧಿ

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹದೇವಣ್ಣ ಅಭಿಪ್ರಾಯ

ತಿ.ನರಸೀಪುರ, ಏ.13– ಸದಸ್ಯರು ಒಗ್ಗೂಡಿದರೆ ಮಾತ್ರ ಯಾವುದೇ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹದೇವಣ್ಣ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಉಪ್ಪಾರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರೈತರು ಸಕಾಲದಲ್ಲಿ ಸಾಲ ಮರು ಪಾವತಿಸಬೇಕು. ಅಲ್ಲದೇ ಆಡಳಿತ ಮಂಡಳಿ ಸದಸ್ಯರು ಸ್ವಾರ್ಥ ಬಿಟ್ಟು ನಿಸ್ವಾರ್ಥವಾಗಿ ಕೆಲಸ ಮಾಡಿದಾಗ ಮಾತ್ರ ಸಂಘಗಳು ಅಭಿವೃದ್ಧಿ ಹೊಂದಬಹುದು ಎಂದರು.

ಉಪಾಧ್ಯಕ್ಷ ಎನ್.ಎನ್.ಮಹದೇವಸ್ವಾಮಿ ಮಾತನಾಡಿ, ನಾವು ಈ ಬಾರಿ ರೈತರಿಗೆ ಸಾಲ ಸೌಲಭ್ಯಗಳನ್ನು ನೀಡಲು ತಯಾರಿ ಮಾಡಿಕೊಂಡಿದ್ದೇವೆ. ಅಲ್ಲದೇ ರಸಗೊಬ್ಬರ ಮಾರಾಟ ಮಾಡಲು ಯೋಜನೆ ರೂಪಿಸಿದ್ದು, ರೈತರಿಗೆ ಸಕಾಲದಲ್ಲಿ ದೊರೆಯುವಂತೆ ಮಾಡುತ್ತೇವೆ ಮತ್ತು ಸರ್ಕಾರದಿಂದ ಬರುವ ಸವಲತ್ತುಗಳನ್ನು ನೇರವಾಗಿ ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.


ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಮಹದೇವಣ್ಣ, ಉಪಾಧ್ಯಕ್ಷರಾದ ಮಹದೇವಸ್ವಾಮಿ, ಮ.ಬೆಟ್ಟ ಪ್ರಾಧಿಕಾರದ ಸದಸ್ಯೆ ಭಾಗ್ಯಮ್ಮ ಅವರನ್ನು ಸನ್ಮಾನಿಸಲಾಯಿತು.

ಶ್ರೀಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಸದಸ್ಯೆ ಭಾಗ್ಯಮ್ಮ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಸಿಗುವಂತಿದ್ದರೇ ಅದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಎಂದ ಅವರು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದೇ ವೇಳೆ ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘ ಜಿಲ್ಲಾಧ್ಯಕ್ಷ ಎಸ್.ಯೋಗಿಶ ಉಪ್ಪಾರ್ ನೇತೃತ್ವದಲ್ಲಿ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಮಹದೇವಣ್ಣ, ಉಪಾಧ್ಯಕ್ಷ ಎನ್.ಎನ್.ಮಹದೇವಸ್ವಾಮಿ ಹಾಗೂ ಮ.ಬೆಟ್ಟದ ಪ್ರಾಧಿಕಾರದ ಸದಸ್ಯೆ ಭಾಗ್ಯಮ್ಮ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಗೌರವ ಸಲಹೆಗಾರ ರಾಮಶೆಟ್ಟಿ, ಕಾರ್ಯದರ್ಶಿ ಶಿವಮಲ್ಲು, ಸಂಘಟನಾ ಕಾರ್ಯದರ್ಶಿ ಲಿಂಗರಾಜು, ನಿರ್ದೇಶಕರಾದ ರಾಜೇಂದ್ರ, ಪುಟ್ಟ ಸ್ವಾಮಿ, ಜಿಪಂ ಮಾಜಿ ಸದಸ್ಯ ಮಂಜುನಾಥ್, ದಕ್ಷ ಸೇರಿದಂತೆ ಇನ್ನಿತರರಿದ್ದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ ತರಬೇತಿ ಕೊಡಿಸಿ

ಪೋಷಕರಿಗೆ ನಾಟ್ಯ ಕಲಾವಿದ ವಿದ್ವಾನ್ ಶ್ರೀಧರ್ ಜೈನ್ ಸಲಹೆ

ನಂಜನಗೂಡು, ಏ.13– ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ನಾಟ್ಯ ಮುಂತಾದ ತರಬೇತಿ ಕೊಡಿಸುವ ಮೂಲಕ ನಾಡಿನ ಕಲೆ, ಸಾಹಿತ್ಯ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದು ಆಪ್ತಮಿತ್ರ ಖ್ಯಾತಿಯ ನಾಟ್ಯ ಕಲಾವಿದ ವಿದ್ವಾನ್ ಶ್ರೀಧರ್ ಜೈನ್ ಹೇಳಿದರು.

ನಗರದ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ನಗರದ ನಟರಾಜ ನಾಟ್ಯ ಶಾಲೆ ಆಯೋಜಿಸಿದ್ದ ನಾಟ್ಯಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಟರಾಜ ನಾಟ್ಯ ಶಾಲೆಯ ರಮ್ಯ ರಾಘವೇಂದ್ರ ಅವರು 1 ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ನಾಟ್ಯ ಕಲೆ ಕಲಿಸುತ್ತಿದ್ದಾರೆ. ಪೋಷಕರು 2–3 ತಿಂಗಳಿಗೆ ನಾಟ್ಯ ಶಾಲೆ ಬದಲಿಸುವುದರಿಂದ ಪ್ರಯೋಜನವಾಗುವುದಿಲ್ಲ. ಮಕ್ಕಳು ವೇದಿಕೆಯಲ್ಲಿ ನಾಟ್ಯ ಪ್ರದರ್ಶನ ನೀಡುವುದು ಸುಲಭವಲ್ಲ. ಮಕ್ಕಳು ಏನೇ ಮಾಡಿದರೂ ಚೆಂದ, ನಮ್ಮ ಭಾರತೀಯ ಕಲೆ, ನಾಟ್ಯಗಳನ್ನು ಕಲಿಸುವುದರಿಂದ ಮುಂದೆ ಅವರು ರಾಷ್ಟ್ರ ಮಟ್ಟದಲ್ಲಿ ನಮ್ಮ ಕಲೆಯನ್ನು ಉಳಿಸಿ ಬೆಳೆಸುವ ಸಂಪ್ರದಾಯ ಮುಂದುವರೆಯುತ್ತದೆ. ಕಲೆ ಎಲ್ಲರಿಗೂ ಒಲಿಯುವುದಿಲ್ಲ. ದೇವರ ಕೃಪೆಗೆ ಒಳಗಾದವರಿಗೆ ಕಲೆ ಒಲಿಯುತ್ತದೆ ಎಂದರು.



ಕಾರ್ಯಕ್ರಮವನ್ನು ನಾಟ್ಯ ಕಲಾವಿದ ವಿದ್ವಾನ್ ಶ್ರೀಧರ್ ಜೈನ್ ಉದ್ಘಾಟಿಸಿದರು.

ನಿವೃತ್ತ ತಹಸೀಲ್ದಾರ್ ಡಾ.ವಿ.ರಂಗನಾಥ್ ಮಾತನಾಡಿ, ನಾಟ್ಯ ಕಲಾ ಪ್ರದರ್ಶನಕ್ಕೆ ಈ ಹಿಂದೆ ಹೆಚ್ಚು ಜನ ಸೇರುತ್ತಿರಲಿಲ್ಲ. ಜನರಿಗೆ ನಮ್ಮ ಪರಂಪರೆ, ಕಲೆ, ಸಾಹಿತ್ಯಗಳ ಬಗ್ಗೆ ಇತ್ತೀಚೆಗೆ ಶ್ರದ್ಧೆ ಬೆಳೆಯುತ್ತಿದೆ. ಕಾರ್ಯಕ್ರಮ ವೀಕ್ಷಿಸಲು ಹೆಚ್ಚು ಪ್ರೇಕ್ಷಕರು ನೆರೆದಿದ್ದೀರಿ. ನಮ್ಮ ದೇಶ ಹತ್ತಾರು ಕಲೆಗಳನ್ನು ಗೌರವಿಸುವ ಸಂಸ್ಕೃತಿ ಹೊಂದಿದೆ. ಮಕ್ಕಳು ಶ್ರದ್ಧೆಯಿಂದ ನಿರಂತರ ಅಭ್ಯಾಸ ಮಾಡಿದರೆ ಕಲೆ ಒಲಿಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಎನ್.ನಂಜುಂಡರಾವ್ ಹಾಗೂ ಶಾಲಾ ಮಕ್ಕಳಿಗೆ ಊಟ ಸಾಗಿಸುವ ಮಹದೇವು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಬಿಜೆಪಿ ಅಧ್ಯಕ್ಷ ಮಹೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾ ಸಾಗರ್, ನಾಟ್ಯ ಶಿಕ್ಷಕಿ ರಮ್ಯ, ಸತ್ಯ ನಾರಾಯಣ ಉಪಸ್ಥಿತರಿದ್ದರು.

ಛಾಯಾಗ್ರಾಹಕನಿಗೆ ಸನ್ಮಾನ



ಕರ್ನಾಟಕ ಛಾಯಾಗ್ರಾಹಕರ ಸಂಘದಿಂದ ಬೆಂಗಳೂರಿನಲ್ಲಿ ನಡೆದ ಡಿ.ಜಿ.ಇಮೇಜ್ ವಸ್ತು ಪ್ರದರ್ಶನದಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಛಾಯಾಗ್ರಾಹಕ ನಾಗೇಂದ್ರ ಅವರಿಗೆ ಛಾಯಾಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವೇಳೆ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್, ನಿರ್ದೇಶಕ ಸುರೇಶ್, ತಾಲೂಕು ಸಂಘದ ಉಪಾಧ್ಯಕ್ಷ ಕುಮಾರ್, ಪ್ರಧಾನ ಕಾರ್ಯದರ್ಶಿ ಕೃಷ್ಣ, ಮಾಜಿ ಅಧ್ಯಕ್ಷ ಹೆಚ್.ಕೆ.ಪ್ರಕಾಶ್, ಮನೋಜ್, ಕನ್ನಡ ಪ್ರಮೋದ, ರಘುರಾಮ, ಬಾಲು, ಕೃಷ್ಣ, ವೆಂಕಿ ಇದ್ದರು.

ಪ್ರಜ್ವಲ್‌ಗೆ 590 ಅಂಕ



ತಿ.ನರಸೀಪುರ, ಏ.13– ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿ ಎಸ್.ಪ್ರಜ್ವಲ್ ಕುಮಾರ್ ದ್ವಿತೀಯ ಪಿಯುಸಿಯಲ್ಲಿ 590(ಶೇ.98.33) ಅಂಕದೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈತ ಉಕ್ಕಲಗೆರೆ ಗ್ರಾಮದ ಭತ್ತದ ವ್ಯಾಪಾರಿ ಶಿವಕುಮಾರ್ ಮತ್ತು ಲತಾ ದಂಪತಿ ಪುತ್ರ.

ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ತಿ.ನರಸೀಪುರ, ಏ.13– ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಜಿರೆಯ ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿ ಟಿ.ಎನ್. ಶ್ರೇಯಸ್ ಗೌಡ 550 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತ ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಟಿ.ಎನ್.ನಾಗೇಂದ್ರ, ಮಮತಾ ಅವರ ಪುತ್ರ.

ಕರ್ನಾಟಕ ಕಾಸ್ಮಾರ್ಡ್ ಬ್ಯಾಂಕ್ ಅಧ್ಯಕ್ಷರಿಗೆ ಸನ್ಮಾನ



ಕರ್ನಾಟಕ ಕಾಸ್ಮಾರ್ಡ್ ಬ್ಯಾಂಕ್ ಅಧ್ಯಕ್ಷರೂ ಆದ ತಿಪಟೂರು ಶಾಸಕ ಕೆ.ಷಡಕ್ಷರಿ ಅವರನ್ನು ರಾಜ್ಯ ನಿರ್ದೇಶಕರು ಸನ್ಮಾನಿಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಉಪಾಧ್ಯಕ್ಷ ಉಳುವಪ್ಪ ದಾಸನೂರು, ರಾಜ್ಯ ನಿರ್ದೇಶಕರಾದ ಕೆಂಪಯ್ಯನಹುಂಡಿ ಮಹದೇವಣ್ಣ, ಮಹೇಶ್, ರಾಯಪ್ಪಗೌಡ, ಮಲ್ಲಿಕಾರ್ಜುನ ಮಹಾಶೆಟ್ಟರು ಇತರರಿದ್ದರು.

ಪ್ರತಿಪಕ್ಷಗಳಿಂದ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ

ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಸೂರಜ್ ಹೆಗ್ಗಡೆ

ಹುಣಸೂರು, ಏ.13– ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಕುಟುಂಬಗಳು ಬದುಕು ಕಂಡುಕೊಂಡಿದ್ದರೂ, ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿನಾಕಾರಣ ಅಪಪ್ರಚಾರ ನಡೆಸುತ್ತಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಸೂರಜ್ ಹೆಗ್ಗಡೆ (ದೇವರಾಜ ಅರಸರ ಮೊಮ್ಮಗ) ತಿಳಿಸಿದರು.

ನಗರದ ತಾಪಂ ಆವರಣದಲ್ಲಿರುವ ಗ್ಯಾರಂಟಿ ಯೋಜನಾ ಕಚೇರಿಗೆ ಭೇಟಿ ನೀಡಿ ಕಾರ್ಯ ವೈಖರಿ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಶಕ್ತಿ ಯೋಜನೆಯನ್ನು ಧರ್ಮ ಕ್ಷೇತ್ರಗಳು, ಕೂಲಿ ಕೆಲಸ, ಗಾರ್ಮೆಂಟ್, ಫ್ಯಾಕ್ಟರಿಗಳಿಗೆ ತೆರಳುವ ಮೂಲಕ ಮಹಿಳೆಯರು ಸದ್ಬಳಕೆ ಮಾಡಿಕೊಂಡಿದ್ದರೆ, ಸಾರಿಗೆ ಸಂಸ್ಥೆ ಅಭಿವೃದ್ಧಿಗೊಂಡಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗಾಗಿ ಎಲ್ಲಾ ವಸ್ತುಗಳ ಬೆಲೆ ಹೆಚ್ಚಿಸಿ ಹೊರೆ ಮಾಡಿದ್ದಾರೆ ಎಂಬ ಸಾರ್ವಜನಿಕರಲ್ಲಿ ಅಸಮಾಧಾನ ಹಾಗೂ ಪ್ರತಿ ಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಬಿಜೆಪಿ ಹಾಗೂ ಇತರೆ ಪಕ್ಷಗಳ ಆಳ್ವಿಕೆಯ ರಾಜ್ಯ ಸರ್ಕಾರಗಳು ನಮ್ಮ ಯೋಜನೆಗಳ ಅನುಷ್ಠಾನದ ಬಗ್ಗೆ ಸಮೀಕ್ಷೆ ನಡೆಸಿದ್ದಾರೆ. ನಮ್ಮನ್ನೇ ಮಾದರಿಯನ್ನಾಗಿಸಿಕೊಂಡು ದೆಹಲಿ, ಗೋವಾ, ಮಹಾರಾಷ್ಟ್ರ ಮತ್ತಿತರ ಬಿಜೆಪಿ ರಾಜ್ಯಗಳು ಬೇರೆ ಹೆಸರಿನಲ್ಲಿ ಜಾರಿಗೆ ತಂದಿವೆ. ಅಲ್ಲದೇ ವಿಶ್ವಸಂಸ್ಥೆ ಸಹ ಪ್ರಶಂಸಿಸಿದೆ. ಎಲ್ಲಾ ಯೋಜನೆಗಳು ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ತಲುಪುತ್ತಿರುವುದರಿಂದ ಪ್ರತಿಪಕ್ಷಗಳು ಸಹಿಸಿಕೊಳ್ಳದೆ ಟೀಕಿಸುತ್ತಿವೆ. ಹಾಗಾಗಿದ್ದಲ್ಲಿ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜನರು ಸೋಲಿಸುತ್ತಿರಲಿಲ್ಲವೇ ಎಂದು ಪ್ರಶ್ನಿಸಿದರು.


ರಾಜ್ಯ ಗ್ಯಾರಂಟಿ ಉಪಾಧ್ಯಕ್ಷ ಸೂರಜ್ ಹೆಗ್ಗಡೆ ಅವರನ್ನು ಸನ್ಮಾನಿಸಲಾಯಿತು.

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ತೊಡಕಾಗಿಲ್ಲ. ಬಜೆಟ್‌ನಲ್ಲಿ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡಲಾಗಿದೆ. 20 ತಿಂಗಳ ಪೈಕಿ 18 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗಿದೆ. ಕಳೆದ ಅವಧಿಯ ಬಿಜೆಪಿ ಸರ್ಕಾರ ಕೊನೆಯಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿ ಟೆಂಡರ್ ನಡೆಸಿದ ಅವಾಂತರದಿಂದಾಗಿ ತೊಂದರೆಯಾಗಿದೆ. ಕೇಂದ್ರ ಸರ್ಕಾರ 16,500 ಕೋಟಿ ರೂ. ಜಿಎಸ್‌ಟಿ ಹಣ ನೀಡದೆ ವಂಚಿಸಿದೆ ಎಂದು ಆರೋಪಿಸಿದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಘು ಮಾತನಾಡಿ, ತಾಲೂಕಿನಲ್ಲಿ 79 ಸಾವಿರ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 15.80 ಕೋಟಿ ಹಣ ಬರುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಪಡಿತರ ಕೇಂದ್ರಕ್ಕೆ ಬರಲು ಸಾಧ್ಯವಾಗದವರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತಿದೆ. 669 ಮಂದಿ ಯುವನಿಧಿ ಯೋಜನೆ ಫಲಾನುಭವಿಗಳಿದ್ದು, ಯೋಜನೆ ಸದ್ಬಳಕೆಯಾಗುತ್ತಿದೆ ಎಂದರು.

ಹುಡಾ ಅಧ್ಯಕ್ಷ ಹೆಚ್.ಪಿ.ಅಮರ್‌ನಾಥ್, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ್, ಫೈಸಲ್ ಮತ್ತಿತರಿದ್ದರು.

ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಕೆ.ಆರ್.ನಗರ, ಏ.13– ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ವಸತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿಂತನ್.ವಿ.ಗೌಡ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 577 (96.16) ಅಂಕಗಳನ್ನು ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ.



ಕನ್ನಡ 100, ಇಂಗ್ಲೀಷ್ 90, ಭೌತಶಾಸ್ತ್ರ 96, ರಾಸಾಯನಶಾಸ್ತ್ರ 93, ಗಣಿತ 99 ಹಾಗೂ ಗಣಕಯಂತ್ರ ವಿಜ್ಞಾನ ವಿಷಯದಲ್ಲಿ 99 ಅಂಕ ಪಡೆದಿದ್ದು, ಈತ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವಸಂತ ಕುಮಾರ್, ಅನುರಾಧ ದಂಪತಿ ಪುತ್ರ.

ಯುವತಿ ನಾಪತ್ತೆ

ತಿ.ನರಸೀಪುರ, ಏ.13– ಯುವತಿ ಕಾಣೆಯಾಗಿರುವ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಸವರಾಜು ಎಂಬುವರ ಪುತ್ರಿ ಪ್ರೀತಿ(18) ನಾಪತ್ತೆಯಾದವರು. ಈಕೆ ಈಕೆಗೆ ತಂದೆ ತಾಯಿ ಇಲ್ಲದ ಕಾರಣ ಸೋದರ ಮಾವನ ಮನೆಯಲ್ಲಿದ್ದಳು. ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡಿ ಮನೆಯಲ್ಲಿದ್ದ ಈಕೆ ಏ.8ರಂದು ಮನೆಯಿಂದ ಹೊರ ಹೋದವಳು ಇದುವರೆಗೂ ಮನೆಗೆ ಬಂದಿಲ್ಲ ಎಂದು ಸೋದರ ಮಾವ ಸಿದ್ದಲಿಂಗಮೂರ್ತಿ ಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಈಕೆ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಟ್ಟಣ ಠಾಣೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



ಐಪಿಎಲ್ ಹಂಗಾಮ

ರಾಜಸ್ಥಾನ್ ವಿರುದ್ಧ ಆರ್‌ಸಿಬಿಗೆ ರಾಯಲ್ ಗೆಲುವು



ಜೈಪುರ, ಏ.13– ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಈ ಮೂಲಕ ಕಳೆದ ಪಂದ್ಯದಲ್ಲಿ ತವರಲ್ಲೇ ಸೋಲಿನ ಕಹಿ ಅನುಭವಿಸಿದ್ದ ಬೆಂಗಳೂರು ಮತ್ತೆ ಗೆಲುವಿನ ಹಾದಿಗೆ ಮರಳಿದ್ದು, ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದೆ. ಅಲ್ಲದೇ ಕಳೆದ 14 ವರ್ಷಗಳಲ್ಲಿ ಹಸಿರು ಜೆರ್ಸಿ ತೊಟ್ಟು ಆರ್‌ಸಿಬಿ ಗೆದ್ದ ಐದನೇ ಗೆಲುವು ಇದಾಗಿದೆ.

ಇಲ್ಲಿನ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಪಂದ್ಯದಲ್ಲಿ 17.3 ಓವರ್‌ಗಳಲ್ಲಿ 1ವಿಕೆಟ್ ನಷ್ಟಕ್ಕೆ ಇನ್ನೂ 15 ಎಸೆತಗಳು ಬಾಕಿ ಇರುವಂತೆಯೇ 175 ರನ್ ಗಳಿಸಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ಆರ್‌ಸಿಬಿ ಪರ ಫಿಲ್ ಸಾಲ್ಟ್ 33 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಒಳಗೊಂಡ 62 ರನ್ ಗಳಿಸಿದರು. ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ ಅಜೇಯ 62 ರನ್ ಗಳಿಸಿದರು. ಮೊದಲ ವಿಕೆಟ್‌ಗೆ 92 ರನ್ ಜೊತೆಯಾಟವಾಡಿದ ಈ ಜೋಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿತು. ಸಾಲ್ಟ್ ಬಳಿಕ ಇಂಪ್ಯಾಕ್ಟ್ ಪ್ಲೇಯರ್ ಬಂದ ದೇವದತ್ ಪಡಿಕ್ಕಲ್ ಅಜೇಯ 40 ರನ್ ಗಳಿಸಿದರು. ರಾಜಸ್ಥಾನ್ ಪರ ಕುಮಾರ್ ಕಾರ್ತಿಕೇಯ ಒಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್‌ಗೆ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ತಂಡದ ಪರ ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್ ಒಳಗೊಂಡ 75 ರನ್ ಗಳಿಸಿದರು. ಉಳಿದಂತೆ ಸಂಜು ಸ್ಯಾಮ್ಸನ್ 15, ರಿಯಾನ್ ಪರಾಗ್ 30, ಧ್ರುವ್ ಜುರೇಲ್ 35, ಶಿಮ್ರಾನ್ ಹೆಟ್ಮೆಯರ್ 9, ನಿತೀಶ್ ರಾಣ 4 ರನ್ ಗಳಿಸಿದರು.

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಕೃನಾಲ್ ಪಾಂಡ್ಯ ತಲಾ 1 ವಿಕೆಟ್ ಪಡೆದರು. ಫಿಲ್ ಸಾಲ್ಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಡೆಲ್ಲಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ



ದೆಹಲಿ, ಏ.13– ಬೌಲರ್‌ಗಳ ಕರಾರುವಾಕ್ ಬೌಲಿಂಗ್ ದಾಳಿ ಹಾಗೂ ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಸತತ ಗೆಲುವಿನೊಂದಿಗೆ ಮುನ್ನುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಜಯದ ಓಟಕ್ಕೆ ಮುಂಬೈ ಬ್ರೇಕ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 193 ರನ್‌ಗಳಿಗೆ ಆಲೌಟ್ ಆಯಿತು.

ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ಜೇಕ್ ಫ್ರೇಸರ್–ಮೆಕ್‌ಗುರ್ಕ್ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು. ನಂತರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರಣ್ ನಾಯರ್ ಅಭಿಷೇಕ್ ಪೊರೆಲ್ ಜೊತೆಗೂಡಿ 2ನೇ ವಿಕೆಟ್‌ಗೆ 119 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವೇಳೆ 33 ರನ್ ಗಳಿಸಿದ ಪೋರೆಲ್ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಕರಣ್ ನಾಯರ್ 40 ಎಸೆತಗಳಲ್ಲಿ 12 ಬೌಂಡರಿ, 5 ಸಿಕ್ಸರ್ ಒಳಗೊಂಡ 89 ರನ್ ಗಳಿಸಿ ನಿರ್ಗಮಿಸಿದರು. ಉಳಿದಂತೆ ಕೆ.ಎಲ್.ರಾಹುಲ್ 15, ಅಶುತೋಷ್ ಶರ್ಮಾ 17, ವಿಪ್ರಾಜ್ ನಿಗಮ್ 14 ರನ್ ಗಳಿಸಿದರು. ಕರ್ಣ್ ಶರ್ಮಾ 3, ಮಿಚೆಲ್ ಸ್ಯಾಂಟ್ನರ್ 2, ಬೂಮ್ರಾ, ದೀಪಕ್ ಚಹರ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನಾ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ರೋಹಿತ್ ಶರ್ಮಾ 18, ರಯಾನ್ ರಿಕಲ್ಟನ್ 41, ಸೂರ್ಯಕುಮಾರ್ ಯಾದವ್ 40, ತಿಲಕ್ ವರ್ಮಾ 59, ನಮನ್ ಧೀರ್ 38 ರನ್ ಗಳಿಸಿದರು. ಡೆಲ್ಲಿ ಪರ ವಿಪ್ರಾಜ್ ನಿಗಮ್, ಕುಲದೀಪ್ ಯಾದವ್ ತಲಾ 2, ಮುಖೇಶ್ ಯಾದವ್ ಒಂದು ವಿಕೆಟ್ ಪಡೆದರು. ಕರ್ಣ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ತಂಡದ ಅಂಕಪಟ್ಟಿ ವಿವರ

ತಂಡ	ಪಂದ್ಯಗಳು	ಗೆಲುವು	ಸೋಲು	ಡ್ರಾ	ಅಂಕ
ಗುಜರಾತ್	6	4	2	0	8
ಡೆಲ್ಲಿ	5	4	1	0	8
ಬೆಂಗಳೂರು	6	4	2	0	8
ಲಕ್ನೋ	6	4	2	0	8
ಕೋಲ್ಕತ್ತಾ	6	3	3	0	6
ಪಂಜಾಬ್	5	3	2	0	6
ಮುಂಬೈ	6	2	4	0	4
ರಾಜಸ್ಥಾನ್	6	2	4	0	4
ಹೈದರಾಬಾದ್	6	2	4	0	4
ಚೆನ್ನೈ	6	1	5	0	2

ಇಂದಿನ ಪಂದ್ಯ

ಲಕ್ನೋ ಸೂಪರ್ ಜಯಂಟ್ಸ್
V/S
ಚೆನ್ನೈ ಸೂಪರ್ ಕಿಂಗ್ಸ್

ಸಮಯ: ಸಂಜೆ 7.30

ಸ್ಥಳ : ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ, ಲಕ್ನೋ

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ ಚಿತ್ರಮಂದಿರ	(ದೂ: 2521923)
ರತ್ನಂ (ತ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಗುಡ್ ಬ್ಯಾಡ್ ಅಗ್ಲಿ (ತ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಸಿಕಂದರ್ (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಡಾಕೂ ಮಹಾರಾಜ್ (ತೆ)	4 ಪ್ರದರ್ಶನಗಳು
ಗಾಯಿತ್ರಿ	
ವಿದ್ಯಾಪತಿ (ಕ)	4 ಪ್ರದರ್ಶನಗಳು
ರಾಜಕಮಲ್	
ಜಾಕ್ (ತೆ)	4 ಪ್ರದರ್ಶನಗಳು
ಸಂಗಂ	
ವಾಮನ (ಕ)	4 ಪ್ರದರ್ಶನಗಳು
ಲಿಡೋ	
ಅಜ್ಞಾತವಾಸಿ (ಕ) +ಜಾತ್ (ಹಿಂ)	2+2 ಪ್ರದರ್ಶನಗಳು
ತಿಬ್ಬಾದೇವಿ	
ಭಗೀರಥ (ಕ)	4 ಪ್ರದರ್ಶನಗಳು
ಪ್ರಭಾ	
ಭಗೀರಥ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1 ಗುಡ್ ಬ್ಯಾಡ್ ಅಗ್ಲಿ (ತ): ಬೆ.10.30ಕ್ಕೆ, ಮ.1.25ಕ್ಕೆ, ಸಂ.4.20ಕ್ಕೆ, ರಾ.7.15ಕ್ಕೆ, ರಾ.10.15ಕ್ಕೆ.

ಸ್ಕ್ರೀನ್ 2 ಅಲಪ್ಪುಳ ಜಿಮ್ಖಾನ (ಮ): ಬೆ.10.20ಕ್ಕೆ, ಜಾಕ್ (ತೆ): ಮ.1.20ಕ್ಕೆ, ಸಂ.4.15ಕ್ಕೆ, ಅಜ್ಞಾತವಾಸಿ (ಕ): ರಾ.7.15ಕ್ಕೆ, ಬಜೂಕ (ಮ): ರಾ.9.55ಕ್ಕೆ.

ಸ್ಕ್ರೀನ್ 3 ದಿ ಅಮಚೂರ್ (ಇಂ): ಬೆ.10.40ಕ್ಕೆ, ರಾ.7.15ಕ್ಕೆ, ಅಲಪ್ಪುಳ ಜಿಮ್ಖಾನ (ಮ): ಮ.1.20ಕ್ಕೆ, ರಾ.10ಕ್ಕೆ. ಜಾಟ್ (ಹಿಂ): ಸಂ.4.10ಕ್ಕೆ.

ಸ್ಕ್ರೀನ್ 4 ವಿದ್ಯಾಪತಿ (ಕ): ಬೆ.10.30ಕ್ಕೆ, ರಾ.7.05ಕ್ಕೆ, ವಾಮನ (ಕ): ಮ.1.20ಕ್ಕೆ, ಸಂ.4.15ಕ್ಕೆ, ಜಾಟ್ (ಹಿಂ): ರಾ.9.55ಕ್ಕೆ.

ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

ಸ್ಕ್ರೀನ್ 1 ಬ್ಯಾಡ್ ನ್ಯೂಸ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ರಾ.10ಕ್ಕೆ.

ಸ್ಕ್ರೀನ್ 2 ಕಲ್ಕಿ 2898 ಎಡಿ (ಕ): ಬೆ.11.40ಕ್ಕೆ, ಸಂ.6.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.3.20ಕ್ಕೆ, ರಾ.9.45ಕ್ಕೆ.

ಸ್ಕ್ರೀನ್ 3 ಇಂಡಿಯನ್ 2 (ತ): ಬೆ.9.40ಕ್ಕೆ, ಸಂ.4.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.1.20ಕ್ಕೆ, ರಾ.7.45ಕ್ಕೆ, ಡಾರ್ಲಿಂಗ್ ವೈ ದಿಸ್ ಕೊಲವರಿ (ತೆ): ರಾ.10.30ಕ್ಕೆ.

ಸ್ಕ್ರೀನ್ 4 ವಿದ್ಯಾರ್ಥಿ ವಿದ್ಯಾರ್ಥಿನಿಯರೇ (ಕ): ಬೆ.11.30ಕ್ಕೆ, ಕಲ್ಕಿ 2898 ಎಡಿ (3ಡಿ)(ತೆ): ಮ.2.50ಕ್ಕೆ, ಹಿರಣ್ಯ (ಕ): ಸಂ.6.30ಕ್ಕೆ, ಕಲ್ಕಿ 2898 ಎಡಿ (ಹಿಂ): ರಾ.9.30ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1 ವಿದ್ಯಾಪತಿ (ಕ): ಬೆ.10.45ಕ್ಕೆ, ಸಂ.4.15ಕ್ಕೆ, ಸಂ.6.45ಕ್ಕೆ, ಮನದ ಕಡಲು (ಕ): ಮ.1.15ಕ್ಕೆ, ರಾ.9.15ಕ್ಕೆ.

ಸ್ಕ್ರೀನ್ 2 ಗುಡ್ ಬ್ಯಾಡ್ ಅಗ್ಲಿ (ತ): ಬೆ.10.30ಕ್ಕೆ, ಸಂ.4ಕ್ಕೆ, ವಾಮನ (ಕ): ಮ.1.15ಕ್ಕೆ, ಸಂ.6.50ಕ್ಕೆ, ರಾ.9.30ಕ್ಕೆ.

ಸ್ಕ್ರೀನ್ 3 ವಾಮನ (ಕ): ಬೆ.10.40ಕ್ಕೆ, ಸಂ.4.05ಕ್ಕೆ, ಗುಡ್ ಬ್ಯಾಡ್ ಅಗ್ಲಿ (ತ): ಮ.1.20ಕ್ಕೆ, ಸಂ.6.45ಕ್ಕೆ, ರಾ.9.30ಕ್ಕೆ.

ಸ್ಕ್ರೀನ್ 4 ಎಂಪುರನ್ 2 (ಕ): ಮ.12.30ಕ್ಕೆ, ಬಜೂಕ (ಮ): ಮ.3.50ಕ್ಕೆ, ಸಂ.6.40ಕ್ಕೆ, ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್

PVR CINEMAS

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ, ಮೊ.ನಂ: 8951357139

ಕಿಂಗ್‌ಡಮ್ ಆಫ್ ದಿ ಪ್ಲಾನೆಟ್ ಆಫ್ ದಿ ಎಪಿಸ್ (ಇಂ): ಬೆ.10ಕ್ಕೆ, ಮ.1.05ಕ್ಕೆ, ಸಂ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ, ಶ್ರೀಕಾಂತ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4.25ಕ್ಕೆ, ರಾ.7ಕ್ಕೆ, ರಾ.10.15ಕ್ಕೆ, ಸ್ಟಾರ್ (ತ): ಬೆ.11.45ಕ್ಕೆ, ಮ.3.05ಕ್ಕೆ, ಸಂ.6.25ಕ್ಕೆ, ರಾ.9.45ಕ್ಕೆ, ಅರಮನೈ 4 (ತ): ಮ.12.30ಕ್ಕೆ, ಪ್ರತಿನಿಧಿ 2 (ತೆ): ಮ.12.55ಕ್ಕೆ, ರಾ.9.15ಕ್ಕೆ, ರಾಮನ ಅವತಾರ (ಕ): ಮ.3.40ಕ್ಕೆ, ಅಂಜನೀಪುತ್ರ (ಕ): ಸಂ.4ಕ್ಕೆ, ಗ್ರೇ ಗೇಮ್ಸ್ (ಕ): ಸಂ.6.35ಕ್ಕೆ, ಕೃಷ್ಣಮ್ಮ (ತೆ): ರಾ.7.25ಕ್ಕೆ, ಮಾರಿವಿಲ್ಲಿನ್ ಗೋಪುರಂಗಲ್ (ಮ): ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮೈಸೂರು ಜಿಲ್ಲಾ ಪ್ರತಿನಿಧಿಗಳಾಗಿ

ಡಿ.ಟಿ.ಪ್ರಕಾಶ್, ಡಾ.ಕೆ.ವಿ.ಲಕ್ಷ್ಮೀದೇವಿ ಆಯ್ಕೆ



ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮೈಸೂರು ಜಿಲ್ಲಾ ಪ್ರತಿನಿಧಿಗಳಾಗಿ ಆಯ್ಕೆಯಾದ ಡಿ.ಟಿ.ಪ್ರಕಾಶ್ ಹಾಗೂ ಡಾ.ಲಕ್ಷ್ಮೀದೇವಿ ಅವರನ್ನು ಅಭಿನಂದಿಸಲಾಯಿತು.

ಮೈಸೂರು, ಏ.13(ಎಸ್‌ಬಿಡಿ)– ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಹಾಗೂ ವಿಪ್ರ ಮಹಿಳಾ ಸಂಗಮದ ಅಧ್ಯಕ್ಷೆ ಡಾ.ಕೆ.ವಿ.ಲಕ್ಷ್ಮೀದೇವಿ ಅವರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮೈಸೂರು ಜಿಲ್ಲಾ ಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದಾರೆ.

ಮೈಸೂರಿನ ಕೃಷ್ಣಮೂರ್ತಿಪುರಂನ ಭಗಿನಿ ಸಮಾಜದ ಆವರಣದಲ್ಲಿ ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷೀಯ ಮತ್ತು ಮೈಸೂರು ಜಿಲ್ಲಾ ಪ್ರತಿನಿಧಿಗಳ ಚುನಾವಣೆ ನಡೆಯಿತು. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಡೆದ ಮತದಾನದಲ್ಲಿ ಒಟ್ಟು 4068ರಲ್ಲಿ 1831 ಮಂದಿ ಹಕ್ಕು ಚಲಾಯಿಸಿದರು. ಬಳಿಕ ಮಹಾಸಭಾದ ರಾಜ್ಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಗಳಿಗೆ ದೊರೆತ ಮತಗಳ ಮಾಹಿತಿಯನ್ನು ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಗಳಿಗೆ ಕಳುಹಿಸಿ, ಜಿಲ್ಲಾ ಪ್ರತಿನಿಧಿಗಳ ಸ್ಥಾನದ ಮತ ಎಣಿಕೆ ನಡೆಸಲಾಯಿತು.

ಮೈಸೂರು ಜಿಲ್ಲಾ ಪ್ರತಿನಿಧಿ ಎರಡು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು ಏಳು ಮಂದಿ ಸ್ಪರ್ಧಿಸಿದ್ದರು. ಇವರಲ್ಲಿ ಡಾ.ಕೆ.ವಿ.ಲಕ್ಷ್ಮೀದೇವಿ 808 ಹಾಗೂ ಡಿ.ಟಿ.ಪ್ರಕಾಶ್ 635 ಮತಗಳನ್ನು ಪಡೆದು ಆಯ್ಕೆಯಾದರು. ಇನ್ನುಳಿದಂತೆ ಕಲ್ಕೆರೆ ನಾಗರಾಜ್ 555, ಸತ್ಯನಾರಾಯಣ 527, ಜಗದೀಶ್‌ಕುಮಾರ್ 472, ಭಾಗ್ಯಶ್ರೀ 384 ಹಾಗೂ ಪ್ರೇಮಾ ತನಯ ಶ್ರೀನಿವಾಸ್ 38 ಮತಗಳಿಸಿ, ಪರಾಜಿತರಾದರು. ಸಹಕಾರ ಸಂಘದ ಸಹಾಯಕ ನಿಬಂಧಕ ರಾದ ಪಾರ್ವತಮ್ಮ ಅವರು ಚುನಾವಣಾಧಿಕಾರಿ ಹಾಗೂ ಜಿ.ಎನ್.ಶಿವರಾಮಯ್ಯ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಿದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭಾನುಪ್ರಕಾಶ್ ಶರ್ಮ ಮತ್ತು ರಘುನಾಥ್ ಕಣದಲ್ಲಿದ್ದು, ಈ ಫಲಿತಾಂಶದ ವಿವರ ಲಭ್ಯವಾಗಬೇಕಿದೆ.

ಫಲಿತಾಂಶದ ಬಳಿಕ ಮೈಸೂರು ಬ್ರಾಹ್ಮಣ ಸಮುದಾಯದ ಮುಖಂಡರು, ನೂತನ ಜಿಲ್ಲಾ ಪ್ರತಿನಿಧಿಗಳನ್ನು ಅಭಿನಂದಿಸಿ, ಸಂಭ್ರಮಾಚರಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಂ.ಶ್ರೀಕಂಠ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ್, ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್.ಶ್ರೀಧರ ಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ ಹೇಮಲತಾ, ಪ್ರಶಾಂತ್ ತಾತಾಚಾರ್ ಕಣ್ಣನ್, ಮುಳ್ಳೂರು ಸುರೇಶ್, ವಿಜಯಕುಮಾರ್, ವಿನಯ್ ಕಣಗಾಲ್, ನಾಗೇಂದ್ರಬಾಬು, ಸುಚೀಂದ್ರ, ಶ್ರೀನಿವಾಸ ಪ್ರಸಾದ್, ಅರುಣ್, ಶ್ರೀಕಾಂತ್ ಕಶ್ಯಪ್, ವಿರ್ಲೆ ಫಣೀಶ್, ಎನ್.ಕೆ.ಸುಂದರ್, ಅರವಿಂದ, ರಂಗನಾಥ್ ಮತ್ತಿತರರಿದ್ದರು.

ಪ್ರೀತಮ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ಮೈಸೂರು, ಏ. 13 – ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೈಸೂರಿನ ಮರಿಮಲ್ಲಪ್ಪ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಿ. ಪ್ರೀತಮ್ ಬಿಜಿಎಸ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಬಿ.ಆರ್.ವರ್ಷ 564 (ಶೇ.94) ರಷ್ಟು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇಂಗ್ಲಿಷ್–91, ಸಂಸ್ಕೃತ–99. ಭೌತಶಾಸ್ತ್ರ–92, ರಸಾಯನ ಶಾಸ್ತ್ರ–95, ಗಣಿತ–91, ಜೀವಶಾಸ್ತ್ರ–96 ಅಂಕಗಳನ್ನು ಪಡೆದಿದ್ದಾರೆ. ಈತ ನಂಜನಗೂಡು ತಾಲೂಕಿನ ಬಸವನಪುರ (ನಗರ್ಲೆ ಸಮೀಪ) ಗ್ರಾಮದ ಕೃಷಿಕ ರವಿ ಮತ್ತು ಸುಶೀಲ ದಂಪತಿ ಜೇಷ್ಠ ಪುತ್ರ.

ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಮಹಿಳಾ ಇಂಜಿನಿಯರ್‌ಗೆ 1.27 ಕೋಟಿ ವಂಚನೆ

ಮೈಸೂರು, ಏ.13(ಎಸ್‌ಬಿಡಿ)– ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿ ಮಹಿಳಾ ಇಂಜಿನಿಯರ್‌ವೊಬ್ಬರು ಸುಮಾರು 1.27 ಕೋಟಿ ರೂ. ಕಳೆದುಕೊಂಡಿರುವ ಬಗ್ಗೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯತ್ರಿಪುರಂ ನಿವಾಸಿಯಾಗಿರುವ ಮಹಿಳಾ ಇಂಜಿನಿಯರ್ ಇನ್ಸ್ಟಾಗ್ರಾಮ್ ಅಕೌಂಟ್ ಅಪ್ಡೇಟ್ ನೋಡುವಾಗ ಟ್ರೇಡಿಂಗ್‌ಗೆ ಸಂಬಂಧಿಸಿದಂತೆ ಜಾಹೀರಾತು ಕಂಡಿದೆ. ಮೊದಲೇ ಈ ಬಗ್ಗೆ ಆಸಕ್ತಿ ಇದ್ದ ಕಾರಣ ಹೆಚ್ಚಿನ ಮಾಹಿತಿಗಾಗಿ ಆ ಜಾಹಿರಾತಿನ ಮೇಲೆ ಕ್ಲಿಕ್ ಮಾಡಿದ್ದಾರೆ. ಬಳಿಕ ಸೂಚಿಸಿದಂತೆ ಹೆಸರು ಹಾಗೂ ಮೊಬೈಲ್ ನಂಬರ್ ನಮೂದಿಸಿದ್ದಾರೆ. ಕೂಡಲೇ ಅವರ ಮೊಬೈಲ್ ನಂಬರ್‌ಗೆ ಟ್ರೇಡಿಂಗ್‌ಗೆ ಸಂಬಂಧಿಸಿದ ಸಂದೇಶ ಬಂದಿದೆ. ಅಲ್ಲದೆ ಅವರ ನಂಬರ್ ಅನ್ನು ಅಪ್‌ಸ್ಟಾಕ್ಸ್ ವ್ಯಾಲ್ಯೂ ಆಡೆಡ್ ಗ್ರೂಪ್ ವಿಐಪಿ ಗ್ರೂಪ್‌ಗೆ ಸೇರಿಸಲಾಗಿದೆ.

ಆ ಗ್ರೂಪ್‌ನಲ್ಲಿ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿ ಹೂಡಿಕೆ ಮಾಡುವ ಆಪ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಬಳಿಕ ವಂಚಕರು ಸೂಚಿಸಿದಂತೆಲ್ಲಾ ಹಂತ ಹಂತವಾಗಿ ಒಟ್ಟು 1,26,85,970 ರೂ. ಹೂಡಿಕೆ ಮಾಡಿದ್ದಾರೆ. ಹೂಡಿಕೆ ಹಾಗೂ ಲಾಭದ ಹಣ ಆಪ್‌ನಲ್ಲಿ ತೋರಿಸಿದರೂ ಅದನ್ನು ವಿತ್‌ಡ್ರಾ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ವಿಚಾರಿಸಿದಾಗ ಹಣ ಬಿಡಿಸಿಕೊಳ್ಳಲು 7.45 ಲಕ್ಷ ರೂ. ಕಮೀಷನ್ ಕಟ್ಟಬೇಕೆಂದು ತಿಳಿಸಲಾಗಿದೆ. ಆ ಬಳಿಕ ತಾವು ಸೈಬರ್ ವಂಚಕರ ಬಲೆಗೆ ಸಿಲುಕಿ ಹಣ ಕಳೆದುಕೊಂಡಿರುವುದು ಮನವರಿಕೆಯಾಗಿ, ಪೊಲೀಸರಿಗೆ ದೂರು ನೀಡಿದ್ದಾರೆ.

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ, 8 ಮಂದಿ ಸಾವು



ಅನಕಪಲ್ಲಿ, ಏ.13– ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಟಾಕಿ ತಯಾರಿಕಾ ಘಟಕವು ಜಿಲ್ಲೆಯ ಕೊಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ.

ಮೃತರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಜಂಟಿ ಪೂರ್ವ ಗೋದಾವರಿ ಜಿಲ್ಲೆಯ ಸಮರ್ಲಕೋಟದವರು ಎಂದು ತಿಳಿದುಬಂದಿದೆ. ಸ್ಥಳೀಯ ಮಾಹಿತಿಯ ಪ್ರಕಾರ ರಾಕೆಟ್ ಪಟಾಕಿಗಳನ್ನು ತಯಾರಿಸಲು ಹೆಸರುವಾಸಿಯಾದ ಈ ಕಾರ್ಖಾನೆಯು ಮದುವೆಯ ಋತುವಿನ ಕಾರಣ ಹೆಚ್ಚಿನ ಆರ್ಡರ್‌ಗಳನ್ನು ಪರಿಗಣಿಸಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನೇಮಿಸಿಕೊಂಡಿತ್ತು ಎಂಬ ಮಾಹಿತಿ ಇದೆ.

ಸ್ಫೋಟದಿಂದಾಗಿ ಉತ್ಪಾದನಾ ಘಟಕದ ಗೋಡೆಗಳು ಕುಸಿದಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನರಸಿಪಟ್ಟಣಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. "ಅಗ್ನಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ" ಎಂದು ಗೃಹ ಸಚಿವೆ ವಿ ಅನಿತಾ ಹೇಳಿದ್ದಾರೆ.

ಮೃತರ ವಿವರಗಳು: ಮೃತರನ್ನು ಕೈಲಾಸಪಟ್ಟಣ ಗ್ರಾಮದ ತಾತಬಾಬು (45) ಮತ್ತು ಯಾದಿ ಗೋವಿಂದ್ (45), ರಾಜಪೇಟೆಯ ದಾಡಿ ರಾಮಲಕ್ಷ್ಮಿ (38), ಸಾಮರ್ಲಕೋಟದ ನಿರ್ಮಲಾ (38), ಪುರಂ ಪಾಪ (40), ವೇಣುಬಾಬು (40), ಚೌಡವಾಡದ ಸೇನಾಪತಿ ಬಾಬು ರಾವ್ ಮತ್ತು ವಿಶಾಖಪಟ್ಟಣದ ಮನೋಹರ್ (30) ಎಂದು ಗುರುತಿಸಲಾಗಿದೆ.

ಮಹಿಳೆಯರಿಗೆ ಸಾಂವಿಧಾನಿಕ ರಕ್ಷಣೆಯ ಅಗತ್ಯವಿದೆ

ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್ ಅಭಿಮತ



ಮೈಸೂರಿನ ಬೋಗಾದಿಯ ಕ್ರಿಯಾ ಸಭಾಂಗಣದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಸಾಹಿತಿ ಟಿ. ಸತೀಶ್ ಜವರೇಗೌಡ, ಕ್ರಿಯಾದ ಸಂಸ್ಥಾಪಕ ಪ್ರಸನ್ನಕುಮಾರ್ ಕೆರಗೋಡು ಮತ್ತಿತರರು ಭಾಗವಹಿಸಿದ್ದರು.

ಮೈಸೂರು, ಏ.13– ಅನೇಕ ಯೋಜನೆಗಳ ಸವಲತ್ತುಗಳು ಇದ್ದಾಗಿಯೂ ಮಹಿಳೆಯರು ಈಗಲೂ ಅಸುರಕ್ಷತೆಯ ವಲಯದಲ್ಲೇ ಇರುವುದರಿಂದ ಸಾಂವಿಧಾನಿಕ ರಕ್ಷಣೆಯ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್ ಅಭಿಪ್ರಾಯಪಟ್ಟರು.

ಕ್ರಿಯಾ ಸಂಸ್ಥೆಯು ಬೋಗಾದಿಯ ಕ್ರಿಯಾ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಮತ್ತು ಕ್ರಿಯಾ ಸಂಪನ್ಮೂಲ ವ್ಯಕ್ತಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಪ್ರತ್ಯೇಕ ಸ್ಥಾನಮಾನ ನೀಡುವುದಕ್ಕೆ ಬದಲಾಗಿ, ಅವರಿಗೆ ಸಂವಿಧಾನದ ಪ್ರಕಾರ ಸಮಾನತೆ ನೀಡಿದರೆ ಸಾಕು. ಇದರಿಂದ ಅವರ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರಿಗೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಕಾನೂನು ಸೇವೆ ಒದಗಿಸಲಾಗುತ್ತಿದ್ದು, ಈ ಸೌಲಭ್ಯಗಳನ್ನು ಅಗತ್ಯವಿರುವವರು ಬಳಸಿಕೊಳ್ಳಲು ಕರೆ ನೀಡಿದ ಅವರು ಕ್ರಿಯಾ ಸಂಸ್ಥೆಯ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಮಾತನಾಡಿ, ಪ್ರತಿಯೊಬ್ಬರಲ್ಲೂ ಅಂತಃಶಕ್ತಿಯಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಒಳಿತಿಗೆ ಸೇವೆ ಮಾಡಬೇಕು. ಆಗ ಅದು ಸಾಧನೆಯಾಗುತ್ತದೆ. ನಾವು ಸಮಾಜಮುಖಿಯಾಗಿ ಕೆಲಸ ಮಾಡಿದರೆ, ನಮ್ಮೊಳಗೆ ಗಾಂಧಿ, ಬುದ್ಧ, ಬಸವ ನೆಲೆಸುತ್ತಾರೆ. ಆಗ ಸಾಂಸ್ಕೃತಿಕ ಗಟ್ಟಿತನ ದೊರಕುತ್ತದೆ ಎಂದರು.

'ಕ್ರಿಯಾ'ದ ಸಂಸ್ಥಾಪಕ ಪ್ರಸನ್ನ ಕುಮಾರ್ ಕೆರಗೋಡು ಪ್ರಾಸ್ತಾವಿಕವಾಗಿ ಕ್ರಿಯಾದ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿದರು. ಕವಿ ಹಾಗೂ ಸಂಘಟಕ ಟಿ. ಸತೀಶ್ ಜವರೇಗೌಡ, ಪ್ರಾಧ್ಯಾಪಕರಾದ ಡಾ.ಮಲ್ಲಿಕಾರ್ಜುನ ಹಿರೇಮಠ, ಡಾ.ಪಿ.ಎನ್. ಹೇಮಚಂದ್ರ 'ಕ್ರಿಯಾ'ದ ಪ್ರಧಾನ ಸಂಚಾಲಕ ಮಂದಾರ ಎಸ್. ಉಡುಪಿ ಮಾತನಾಡಿದರು.

'ಕ್ರಿಯಾ'ದ ಸಂಚಾಲಕ ರಾಜೀವ್ ಶರ್ಮ ಸ್ವಾಗತಿಸಿ, ಎಸ್.ಎಲ್. ಆನಂದ್ ವಂದಿಸಿದರು. ಸಂಚಾಲಕಿ ಸುಪ್ರಿಯ ಶಿವಣ್ಣ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಲೇಖಕ ನೀ. ಗೂ. ರಮೇಶ್, ಕ್ರಿಯಾದ ಬಿ. ಕುಮಾರ್, ಬಿ. ರೇಖಾ, ಕೆ. ಲೋಕೇಶ್, ಬಿ. ಪುನಿತ್ ಕುಮಾರ್ ಹಾಗೂ ವಿವಿಧ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ಜಾತಿ ಜನಗಣತಿ ವರದಿಯನ್ನು ಒಪ್ಪುವುದಿಲ್ಲ

ವೀರಶೈವ- ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ



ಬೆಂಗಳೂರು, ಏ.13– ಹಿಂದುಳಿದ ವರ್ಗಗಳ ಆಯೋಗವು ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಲ್ಲಿಸಿರುವ ವಿವಾದಾತ್ಮಕ ಜಾತಿ ಗಣತಿ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಭಾನುವಾರ ಹೇಳಿದ್ದಾರೆ.

ವೀರಶೈವ–ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು. ಎಲ್ಲಾ ಉಪಜಾತಿಗಳನ್ನು ಪರಿಗಣಿಸಿದಾಗ, ರಾಜ್ಯದಲ್ಲಿ ನಿಜವಾದ ಜನಸಂಖ್ಯೆ ಸುಮಾರು ಮೂರು ಕೋಟಿಯಷ್ಟಿದೆ. ನಾವು ಯಾವುದೇ ಸಂದರ್ಭದಲ್ಲೂ ಈ ವರದಿಯನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸುವಂತೆ ನಾವು ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 150 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವಲ್ಲಿ ವೀರಶೈವ–ಲಿಂಗಾಯತ ಸಮುದಾಯವು ನಿರ್ಣಾಯಕ ಪಾತ್ರ ವಹಿಸುವುದರಿಂದ, ಇದು ಕರ್ನಾಟಕದ ಅತ್ಯಂತ ಪ್ರಭಾವಶಾಲಿ ಸಮುದಾಯಗಳಲ್ಲಿ ಒಂದಾಗಿದೆ ಎಂದಿದ್ದಾರೆ

ಅಭಿನಂದನೆ



ಮೈಸೂರಿನ ಕಲಾಮಂದಿರದಲ್ಲಿ ನಡೆದ 'ಉಘೇ ಮಾದೇಗೌಡ್ರುಗೆ' ಕಾರ್ಯಕ್ರಮದಲ್ಲಿ ಮನೆ ಮಾದೇಗೌಡರನ್ನು ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲ್, ನಗರ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷ ಎನ್.ಆರ್.ನಾಗೇಶ್, ವಿಶ್ವಕರ್ಮ ಸಮಾಜದ ಜಯರಾಮಾಚಾರಿ, ಮಡಿವಾಳ ಸಮಾಜದ ವೆಂಕಟೇಶ್ ಗುಂಡ ಅಭಿನಂದಿಸಿದರು.


ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್
ಡಾ|| ಬಿ.ಆರ್.ಅಂಬೇಡ್ಕರ್‌ರವರ
134ನೇ ವರ್ಷದ ಜಯಂತ್ಯೋತ್ಸವದ ಶುಭಾಶಯಗಳು
ಶುಭಕೋರುವವರು : ಪುನೀತ್ ಪಿ., ಬಿಜೆಪಿ ಮುಖಂಡರು
ಮತ್ತು ಅಶೋಕಪುರಂನ ನನ್ನ ಪ್ರೀತಿಯ ಮಹಾಜನತೆ


ನಾಡಿನ ಸಮಸ್ತ ಜನತೆಗೆ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರಾದ
ಬಿ.ಸುಬ್ರಹ್ಮಣ್ಯ (ಸುಬ್ಬಣ್ಣ) ರವರಿಗೆ
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು
ತಾಯಿ ಚಾಮುಂಡೇಶ್ವರಿ ಇವರಿಗೆ ಆಯಸ್ಸು, ಆರೋಗ್ಯ, ಐಶ್ವರ್ಯ ಕೊಟ್ಟು ಮುಂದಿನ
ದಿನಗಳಲ್ಲಿ ಇನ್ನು ಹೆಚ್ಚಿನ ರಾಜಕೀಯ ಸ್ಥಾನಮಾನಗಳನ್ನು ಕರುಣಿಸಲು ಎಂದು ಹಾರೈಸುತ್ತೇವೆ
ಶುಭಕೋರುವವವರು : ಬಿ.ಕೆ.ರಾಜು, ಶ್ರೀನಿವಾಸ್ ಬಸವೇಗೌಡ ಮತ್ತು ಸ್ನೇಹಿತರು
ಬಿ.ಸುಬ್ರಹ್ಮಣ್ಯ (ಸುಬ್ಬಣ್ಣ)
ನಿಕಟಪೂರ್ವ ರಾಜ್ಯಾಧ್ಯಕ್ಷರು
ಕರ್ನಾಟಕ ಪ್ರದೇಶ ಕುರುಬರ ಸಂಘ
ಬೆಂಗಳೂರು